

ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಡಿಸೆಂಬರ್ 4 ಸೋಮವಾರ 2023

ಸಂಪುಟ: 44 | ಸಂಚಿಕೆ: 227 | ಪುಟಗಳು: 10

₹4



ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ– ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871
ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.cor..

ಮಿಜೋರಾಂ ಹೊರತುಪಡಿಸಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಜಯ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು

ನವದೆಹಲಿ,ಡಿ.3–ಪಂಚರಾಜ್ಯ ಚುನಾವಣೆಗಳ ಪೈಕಿ ಮಿಜೋರಾಂ ಹೊರತುಪಡಿಸಿ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಮಧ್ಯಪ್ರದೇಶ, ಛತ್ತೀಸ್‌ಗಢ್ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದರೆ, ಕರ್ನಾಟಕದ ನೆರೆ ರಾಜ್ಯವಾದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

ಈ ನಾಲ್ಕೂ ರಾಜ್ಯಗಳ ಪೈಕಿ ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತಾರೂಢ ಪಕ್ಷವಾಗಿದ್ದು, ಮತ್ತೆ ಗೆಲುವು ಸಾಧಿಸುವ ಮೂಲಕ ರಾಜ್ಯವನ್ನು ದಕ್ಕಿಸಿಕೊಂಡಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿತ್ತು. ಇವೆರಡು ರಾಜ್ಯಗಳನ್ನು ಬಿಜೆಪಿ ತನ್ನದಾಗಿಸಿಕೊಂಡು ದೇಶದಲ್ಲಿ ಸ್ವಂತ ಬಲದ ಮೇಲೆ 12 ರಾಜ್ಯಗಳಲ್ಲಿ ಆಡಳಿತ ನಡೆಸುವಂತಾಗಿದೆ. ತೆಲಂಗಾಣದಲ್ಲಿ ಬಿಜೆಪಿಯ ಪ್ರಭಾವ ಅಷ್ಟೇನೂ ಇಲ್ಲ. ಕಳೆದ ಚುನಾವಣೆಯಲ್ಲಿ ಕೇವಲ 1 ಸ್ಥಾನವನ್ನು ಪಡೆದಿದ್ದ ಬಿಜೆಪಿ, ಈ ಚುನಾವಣೆಯಲ್ಲಿ 8 ಸ್ಥಾನಗಳನ್ನು ಪಡೆಯುವ ಮೂಲಕ ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿದೆ. ತೆಲಂಗಾಣ ರಾಜ್ಯ ಅಸ್ತಿತ್ವಕ್ಕೆ ಬಂದ ನಂತರ ನಡೆದ ಎರಡೂ ಚುನಾವಣೆಗಳಲ್ಲೂ ಗೆಲುವು ಸಾಧಿಸಿ, ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಬಿಆರ್‌ಎಸ್ ಪಕ್ಷವನ್ನು ಮಣಿಸಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ ಈ ಮೂಲಕ ಕಾಂಗ್ರೆಸ್ ಸ್ವಂತ ಬಲದ ಮೇಲೆ ಮೂರು ರಾಜ್ಯಗಳಲ್ಲಿ ▶ 5ನೇ ಪುಟಕ್ಕೆ

ತೆಲಂಗಾಣ: ಇಂದು ಅಥವಾ 9ಕ್ಕೆ ಕಾಂಗ್ರೆಸ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಮಧ್ಯ ಪ್ರದೇಶ

ಒಟ್ಟು ಕ್ಷೇತ್ರ	230
ಮ್ಯಾಜಿಕ್ ನಂ.–	116
ಬಿಜೆಪಿ –	164
ಕಾಂಗ್ರೆಸ್ –	65
ಇತರರು –	01

ರಾಜಸ್ಥಾನ

ಒಟ್ಟು ಕ್ಷೇತ್ರ	199
ಮ್ಯಾಜಿಕ್ ನಂ.–	100
ಬಿಜೆಪಿ –	115
ಕಾಂಗ್ರೆಸ್ –	70
ಇತರರು –	14

ಛತ್ತೀಸ್‌ಗಢ

ಒಟ್ಟು ಕ್ಷೇತ್ರ–	90
ಮ್ಯಾಜಿಕ್ ನಂ.–	46
ಬಿಜೆಪಿ –	54
ಕಾಂಗ್ರೆಸ್ –	35
ಇತರರು –	01

ತೆಲಂಗಾಣ

ಒಟ್ಟು ಕ್ಷೇತ್ರ	119
ಮ್ಯಾಜಿಕ್ ನಂ.–	60
ಕಾಂಗ್ರೆಸ್ –	64
ಬಿಆರ್‌ಎಸ್ –	39
ಬಿಜೆಪಿ –	08
ಎಐಎಂಐಎಂ –	07
ಇತರರು –	01


ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ.


ತೆಲಂಗಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ.

ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ



ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆಯ ಅಧಿಕೃತ ಫಲಿತಾಂಶ ಹೊರಬಿದ್ದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್ ಜಯ ಗಳಿಸಿದೆ. ಹೀಗಾಗಿ ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಸಿಎಂ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವನ್ನು ತಿಳಿಸಿದರು. ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ ಎಂದು ತಿಳಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸೋಲು–ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ▶ 8ನೇ ಪುಟಕ್ಕೆ

ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪರ ಅಲೆ ಶುರುವಾಗಿದೆ




ಹೈದರಾಬಾದ್: 10 ವರ್ಷಗಳ ಕೆಸಿಆರ್ ಆಡಳಿತದಿಂದ ಜನ ಬೇಸತ್ತು, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಂಬಿ ತೆಲಂಗಾಣದಲ್ಲಿ ಗೆಲುವು ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೈದರಾಬಾದ್‌ನ ಗಾಂಧಿ ಭವನದಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕರ್ನಾಟಕದ ನಂತರ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪರ ಅಲೆ ಶುರುವಾಗಿದೆ. ಬದಲಾವಣೆ ಬಯಸಿ ಜನರು ಕಾಂಗ್ರೆಸ್‌ಗೆ ಮತ ನೀಡಿದ್ದಾರೆ. ಬದಲಾವಣೆಯಿಂದಾಗಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಬಂದಿದೆ. ▶ 5ನೇ ಪುಟಕ್ಕೆ

3 ರಾಜ್ಯಗಳ ಗೆಲುವು 2024ರ ಹ್ಯಾಟ್ರಿಕ್ ಗೆಲುವಿನ ದಿಕ್ಸೂಚಿ




ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 4 ರಾಜ್ಯಗಳ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ. 3 ರಾಜ್ಯಗಳ ಗೆಲುವು 2024ರ ಹ್ಯಾಟ್ರಿಕ್ ಗೆಲುವಿನ ದಿಕ್ಸೂಚಿಯಾಗಿದೆ. ಆ ಮೂಲಕ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದ ಮತದಾರರು ಪ್ರಬುದ್ಧತೆ ಹೊಂದಿರುವುದನ್ನು ಇಡೀ ವಿಶ್ವ ನೋಡ್ತಿದೆ. ಈ ಗೆಲುವು ವಿಶ್ವದ ಭರವಸೆ ಮತ್ತಷ್ಟು ಹೆಚ್ಚಿಸಿದೆ. ದೇಶದ ಮತದಾರರು ಸ್ವಹಿತ, ಜನಹಿತ ಮತ್ತು ▶ 5ನೇ ಪುಟಕ್ಕೆ

ಛತ್ತೀಸ್‌ಗಢ, ಮಧ್ಯಪ್ರದೇಶದ ಸೋಲಿನಿಂದ ನಿರಾಸೆಯಾಗಿದೆ, ತೆಲಂಗಾಣ ಜನತೆಗೆ ಧನ್ಯವಾದ



ನವದೆಹಲಿ: ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದಕ್ಕಾಗಿ ಅಲ್ಲಿನ ಜನತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಧನ್ಯವಾದ ಅರ್ಪಿಸಿದ್ದಾರೆ. ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪಕ್ಷದ ಸಾಧನೆ ನಿರಾಶಾದಾಯಕವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಈ ಸೋಲು ತಾತ್ಕಾಲಿಕ ಹಿನ್ನಡೆ ಎಂದು ಹೇಳಿರುವ ಅವರು, ಇವುಗಳನ್ನು ನಿವಾರಿಸಿ ಮತ್ತು ಬಿಜೆಪಿ ವಿರುದ್ಧ ಲೋಕಸಭೆ ಚುನಾವಣೆಗೆ ಸಿದ್ಧರಾಗಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಜನಾದೇಶಕ್ಕಾಗಿ ತೆಲಂಗಾಣ ಜನತೆಗೆ ▶ 5ನೇ ಪುಟಕ್ಕೆ

ಇಂದಿನಿಂದ ಬೆಳಗಾವಿ ಅಧಿವೇಶನ



ಬೆಳಗಾವಿ,ಡಿ.3–ನಾಳೆ(ಡಿ.4)ಯಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನದ ಸಿದ್ಧತೆಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಜಂಟಿಯಾಗಿ ಪರಿಶೀಲನೆ ನಡೆಸಿದರು.

ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಆಸನಗಳ ವ್ಯವಸ್ಥೆ, ಧ್ವನಿ ವ್ಯವಸ್ಥೆ ಸೇರಿದಂತೆ ಪರೀಕ್ಷಿಸಿದ ಅವರು, ಯಾವುದೇ ತಾಂತ್ರಿಕ ತೊಂದರೆಯುಂಟಾಗದಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ವಿಧಾನಸಭೆ ಮತ್ತು ವಿಧಾನಪರಿಷತ್‌ನ ಕಾರ್ಯದರ್ಶಿ ಸೇರಿದಂತೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಭಾಧ್ಯಕ್ಷ ಯು.ಟಿ.ಖಾದರ್, ಬೆಳಗಾವಿ ಅಧಿವೇಶನದಲ್ಲಿ ನಾಡಿನ ಜ್ವಲಂತ ಸಮಸ್ಯೆಗಳು ಹಾಗೂ ▶ 8ನೇ ಪುಟಕ್ಕೆ

ತೆಲಂಗಾಣ ಡಿಜಿ–ಐಜಿಪಿ ಅಮಾನತು



ಹೈದ್ರಾಬಾದ್,ಡಿ.3–ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಪೂರ್ಣ ಪ್ರಮಾಣದ ಚುನಾವಣಾ ಫಲಿತಾಂಶ ಬರುವ ಮುನ್ನವೇ ಡಿಜಿಪಿ ಅಂಜನಿಕುಮಾರ್ ಮತ್ತು ಇತರ ಪೊಲೀಸ್ ಅಧಿಕಾರಿಗಳು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಶುಭಾಶಯ ಕೋರಿದ್ದರು. ರಾಜ್ಯ ಪೊಲೀಸ್ ನೋಡಲ್ ಅಧಿಕಾರಿ ಸಂಜಯ್ ಜೈನ್ ಮತ್ತು ನೋಡಲ್ (ವೆಚ್ಚ) ಮಹೇಶ್ ಭಾಗವತ್ ಅವರೊಂದಿಗೆ ಅನುಮುಲಾ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನ ನಿವಾಸದಲ್ಲಿ ಭೇಟಿಯಾಗಿದ್ದ ಡಿಜಿ ಮತ್ತು ಐಜಿಪಿ ಹೂಗುಚ್ಛ ನೀಡುವ ಮೂಲಕ ಶುಭಾಶಯ ಕೋರಿದರು. ಇದು ಚುನಾವಣಾ ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವ ಆಯೋಗ, ತಕ್ಷಣವೇ ಜಾರಿಗೆ ಬರುವಂತೆ ಡಿಜಿ ಮತ್ತು ಐಜಿಪಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಬೆಳ್ಳಿಗೆರೆ, ರಾಜಸ್ಥಾನದಲ್ಲಿ ರಾಜಗೆರೆ, ಲೋಕ ಸಮರಕ್ಕೆ ಮುನ್ನುಡಿ



ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಮೂರರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಧ್ಯಪ್ರದೇಶದಲ್ಲಿ ದಿಗ್ವಿಜಯದ ಬೆಳ್ಳಿಗೆರೆ, ರಾಜಸ್ಥಾನದಲ್ಲಿ ಗೆಲುವಿನ ರಾಜಗೆರೆ ಅಚ್ಚೊತ್ತಿರುವ ಮತದಾರರು ಛತ್ತೀಸ್‌ಗಢದಲ್ಲಿ ವಿರೋಚಿತ ಗೆಲುವಿಗೆ ಬೆಂಬಲ ನೀಡಿದ್ದಾರೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮತದಾರರು ಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಪರ ಅದ್ಭುತ ಮುನ್ನುಡಿ ಬರೆದಿದ್ದಾರೆ. ಜನ ದೇಶದ ರಕ್ಷಣೆಯ ಗ್ಯಾರಂಟಿ ಪರ ನಿಲ್ಲುತ್ತಾರೆ. ಆಮಿಷದ ಗ್ಯಾರಂಟಿಗಳ ಪರ ನಿಲ್ಲುವುದಿಲ್ಲ ಎಂಬ ಸಂದೇಶವನ್ನು ಸೆಮಿಫೈನಲ್ ಫಲಿತಾಂಶ ರವಾನಿಸಿದೆ ಎಂದು ಹೇಳಿಕೊಂಡಿದ್ದಾರೆ. ▶ 8ನೇ ಪುಟಕ್ಕೆ

ಕರ್ನಾಟಕದ ಹಣದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ



ಬೆಂಗಳೂರು: ತೆಲಂಗಾಣ ರಾಜ್ಯ ನಾಯಕರು ಮಾಡಿದ ಪ್ರಚಾರದಿಂದ ಗೆದ್ದಿಲ್ಲ, ಬದಲಾಗಿ ಇಲ್ಲಿಂದ (ಕರ್ನಾಟಕ) ರವಾನೆಯಾದ ಹಣದಿಂದ ಕಾಂಗ್ರೆಸ್ ಗೆದ್ದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್‌ಗೆ ಗೆಲುವು ಸಾಧಿಸಿದ ಬೆನ್ನಲ್ಲೇ, ಮಾತನಾಡಿರುವ ಅವರು, 2 ರಾಜ್ಯದಲ್ಲಿ ಕಾಂಗ್ರೆಸ್, 2 ರಾಜ್ಯದಲ್ಲಿ ಬಿಜೆಪಿ ಎಂದು ಎಕ್ಸಿಟ್ ಪೋಲ್ ಹೇಳಿತ್ತು. ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಶಕ್ತಿ ಇಲ್ಲವೇ ಇಲ್ಲ ಎಂದರು.

ತೆಲಂಗಾಣ ಚುನಾವಣೆ ಪ್ರಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ಭಾಗಿಯಾದ ವಿಚಾರವನ್ನು ಪ್ರಸ್ತಾಪಿಸಿ, ರಾಜ್ಯದ ನಾಯಕರು ಮತ್ತು ಅಲ್ಲಿನ ನಾಯಕರು ಪ್ರಚಾರ ಮಾಡಿದ್ದರಿಂದ ಅವರು ಗೆದ್ದಿಲ್ಲ. ಬದಲಾಗಿ ಇಲ್ಲಿಂದ ರವಾನೆಯಾದ ಹಣದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ ಎಂದು ಹೊಸ ಬಾಂಬ್ ಹಾಕಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ನಾನಾ ಕಾರಣಗಳಿವೆ. ಬಹುಶಃ ಕಾಂಗ್ರೆಸ್ ಮೇಲೆ ಬರೋದಕ್ಕೆ ಯಾವೆಲ್ಲ ಬೆಳವಣಿಗೆಗಳು ಆದವು ಅನ್ನೋದು ಗೊತ್ತಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 28 ಸ್ಥಾನ ಗೆಲ್ಲುತ್ತದೆ



ಬೆಂಗಳೂರು: ಇಂದಿನ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಮೂರರಲ್ಲಿ ಪಕ್ಷವು ಗೆಲುವು ಸಾಧಿಸಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ.

ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿನ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿಸಿದ ಅವರು, ಬಿಜೆಪಿಯ ಸಾಧನೆಯನ್ನು ಶ್ಲಾಘಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶವನ್ನು ಆಳುವ ಬಿಜೆಪಿಗೆ ಕಾಂಗ್ರೆಸ್ ಅಥವಾ ಇನ್ನಾವುದೇ ವಿಪಕ್ಷವಿಲ್ಲ ಎಂಬುದು ಈಗ ಪದೇ ಪದೇ ಸ್ಪಷ್ಟವಾಗುತ್ತಿದೆ. ಈ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಧೂಳು ಕಚ್ಚಲು ಅಡಿಪಾಯವನ್ನು ಹಾಕಿದೆ. ಈ ಫಲಿತಾಂಶದ ನಂತರ ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆದ್ದು ಮೋದಿಗೆ ಉಡುಗೊರೆಯಾಗಿ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದರು. ▶ 8ನೇ ಪುಟಕ್ಕೆ

ಮೈಸೂರು ದಸರಾ ಗ್ರಾವೆಲ್ ಫೆಸ್ಟ್‌ನಲ್ಲಿ ರೋಮಾಂಚನಕಾರಿ ಫಾಸ್ಟ್ ಕಾರ್ ರೇಸ್

'ಮೈಸೂರು ಮಿತ್ರ' ಹಾಗೂ 'ಸ್ಟಾರ್ ಆಫ್ ಮೈಸೂರ್' ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ಡಾ.ಕೆ.ಬಿ.ಗಣಪತಿ ಚಾಲನೆ

■ ವಿವಿಧ ರಾಜ್ಯಗಳ 95 ಸ್ಪರ್ಧಿಗಳ ಭಾಗಿ ■ ಪುರುಷರಿಗೆ ಪೈಪೋಟಿ ನೀಡಿದ ಮಹಿಳಾ ಸ್ಪರ್ಧಿಗಳು ■ ಟಾಪ್ 10 ಅಪೆಕ್ಸ್ ಕ್ಲಾಸ್‌ನಲ್ಲಿ ಭಾರಿ ಪೈಪೋಟಿ ■ ಸಾವಿರಾರು ಜನರಿಂದ ವೀಕ್ಷಣೆ

ಮೈಸೂರು,ಡಿ.3(ಬಿಎಲ್‌ಯು)–ನಗರದಲ್ಲಿ ಇಂದು ಮೈಸೂರು ದಸರಾ ಗ್ರಾವೆಲ್ ಫೆಸ್ಟ್–2023 ನಡೆಯಿತು. ಮೈನವಿರೇಳಿಸಿದ ರಾಷ್ಟ್ರ ಮಟ್ಟದ ಫಾಸ್ಟ್ ಕಾರ್ ರೇಸ್ ಅನ್ನು ಸಾವಿರಾರು ಜನರು ವೀಕ್ಷಿಸಿ ವಿಶಿಷ್ಟ ಅನುಭವ ಪಡೆದರು. ಸ್ಪರ್ಧಿಗಳು ಗೆಲ್ಲುವ ಉತ್ಸಾಹದಿಂದ ಪ್ರತಿ ಸ್ಪರ್ಧಿಗಳನ್ನು ಹಿಂದಿಕ್ಕುತ್ತಾ ಕಾರು ಚಾಲನೆ ಮಾಡಿ ಧೂಳೆಬ್ಬಿಸಿದ ದೃಶ್ಯ ರೋಮಾಂಚನಕಾರಿಯಾಗಿತ್ತು.

ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಆಟೋಮೋಟಿವ್ ಸ್ಪೋರ್ಟ್ಸ್ ಕ್ಲಬ್ ಆಫ್ ಮೈಸೂರು (ಆಸ್ಕಾಮ್) ಮೈಸೂರಿನ ಲಲಿತ ಮಹಲ್ ಹೆಲಿಪ್ಯಾಡ್ ಬಳಿ ಮೈಸೂರು ಗ್ರಾವೆಲ್ ಫೆಸ್ಟ್ ಆಟೋ ಕ್ರಾಸ್ ರೇಸ್ ಆಯೋಜಿಸಿತ್ತು.

'ಮೈಸೂರು ಮಿತ್ರ' ಹಾಗೂ 'ಸ್ಟಾರ್ ಆಫ್ ಮೈಸೂರ್' ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ಡಾ.ಕೆ.ಬಿ.ಗಣಪತಿ ಅವರು ಆಟೋ ಕ್ರಾಸ್ ರೇಸ್‌ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎನ್.ರಂಗರಾವ್ ಅಂಡ್ ಸನ್ಸ್‌ನ ನಿರ್ದೇಶಕ ಕಿರಣ್ ರಂಗ ಉಪಸ್ಥಿತರಿದ್ದರು. ರಾಷ್ಟ್ರಮಟ್ಟದ ಆಟೋ ಕ್ರಾಸ್ ರೇಸ್‌ನಲ್ಲಿ ದೆಹಲಿ, ಮಿಜೋರಾಂ, ಮುಂಬೈ, ಕೊಯಮತ್ತೂರು, ಕೊಚ್ಚಿನ್, ಬೆಂಗಳೂರು, ಮೈಸೂರು, ಕೊಲ್ಕತ್ತಾ, ಲೇ ಲಡಾಕ್, ಪಾಲ್ಕಾಡ್, ಪುಣೆ ಸೇರಿದಂತೆ ಹಲವು ರಾಜ್ಯಗಳ 95 ಸ್ಪರ್ಧಿಗಳು ಭಾಗವಹಿಸಿದ್ದರು. ಇವರಲ್ಲಿ ▶ 8ನೇ ಪುಟಕ್ಕೆ


ಮೈಸೂರಿನ ಲಲಿತಮಹಲ್ ಹೆಲಿಪ್ಯಾಡ್ ಬಳಿ ಪ್ರವಾಸೋದ್ಯಮ ಇಲಾಖೆ ಸಹಯೋಗದೊಂದಿಗೆ ಆಟೋಮೋಟಿವ್ ಸ್ಪೋರ್ಟ್ಸ್ ಕ್ಲಬ್ ಆಫ್ ಮೈಸೂರು (ಆಸ್ಕಾಮ್) ಆಯೋಜಿಸಿದ್ದ ಮೈಸೂರು ದಸರಾ ಗ್ರಾವೆಲ್ ಫೆಸ್ಟ್–2023ರ ಆಟೋ ಕ್ರಾಸ್ ರೇಸ್‌ಗೆ 'ಮೈಸೂರು ಮಿತ್ರ' ಹಾಗೂ 'ಸ್ಟಾರ್ ಆಫ್ ಮೈಸೂರ್' ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ಡಾ.ಕೆ.ಬಿ.ಗಣಪತಿ ಅವರು ಚಾಲನೆ ನೀಡಿದರು. ಎನ್.ರಂಗರಾವ್ ಅಂಡ್ ಸನ್ಸ್ ನಿರ್ದೇಶಕ ಕಿರಣ್ ರಂಗ ಉಪಸ್ಥಿತರಿದ್ದರು.

ಮೂರು ಕಾರುಗಳು ಪಲ್ಟಿಯಾದರೂ ಎದೆಗುಂದದೆ ಮುನ್ನುಗ್ಗಿದ ಸ್ಪರ್ಧಿಗಳು

ಮೈಸೂರು ಗ್ರಾವೆಲ್ ಫೆಸ್ಟ್ ಆಟೋ ಕ್ರಾಸ್ ರೇಸ್‌ನಲ್ಲಿ ನಿಯಂತ್ರಣ ತಪ್ಪಿ ಮೂರು ಕಾರುಗಳು ಪಲ್ಟಿ ಹೊಡೆಯಿತು. ವೇಗವಾಗಿ ಚಾಲನೆ ಮಾಡುವ ವೇಳೆ ನಿಯಂತ್ರಣ ತಪ್ಪಿದ ಕಾರಣ ಕಾರು ಪಲ್ಟಿ ಹೊಡೆಯಿತು. ಆಶ್ಚರ್ಯದ ಸಂಗತಿ ಅಂದರೆ ಕಾರು ಪಲ್ಟಿ ಹೊಡೆದರೂ ಎದೆಗುಂದದ ಸ್ಪರ್ಧಿಗಳು ಕಾರನ್ನು ಮತ್ತೆ ಸಹಜ ಸ್ಥಿತಿಗೆ ತಂದು ರೇಸ್‌ನಲ್ಲಿ ಮುನ್ನುಗ್ಗಿದ ರೀತಿ ನೋಡುಗರನ್ನು ಮೈನವಿರೇಳಿಸುವಂತೆ ಮಾಡಿತು. ಮತ್ತೆರಡು ಕಾರುಗಳು ತಾಂತ್ರಿಕ ಕಾರಣದಿಂದ ಮುಂದೆ ಹೋಗಲು ಸಾಧ್ಯವಾಗದೆ ಮಧ್ಯದಲ್ಲೇ ನಿಂತಿತು. ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಇದೇ ರೀತಿಯ ಆಟೋ ಕ್ರಾಸ್ ರೇಸ್‌ಗಳು ನಡೆಯುತ್ತವೆ. ಆದರೆ ಮೈಸೂರಿನಲ್ಲಿ ನಡೆದ ಆಟೋ ಕ್ರಾಸ್ ರೇಸ್ ಈ ಬಾರಿ ಇತಿಹಾಸ ಬರೆದಿದೆ. ದೇಶದ ಎಲ್ಲಾ ಕಡೆ ನಡೆಯುವ ಆಟೋ ಕ್ರಾಸ್ ರೇಸ್‌ನಲ್ಲಿ ಸಿಂಗಲ್ ಟ್ರ್ಯಾಕ್ ಮಾತ್ರ ಇರುತ್ತದೆ. ಆದರೆ ಮೈಸೂರಿನಲ್ಲಿ ಇಂದು ನಡೆದ ಆಟೋ ಕ್ರಾಸ್ ರೇಸ್‌ನಲ್ಲಿ ಡಬಲ್ ಟ್ರ್ಯಾಕ್ ನಿರ್ಮಿಸಲಾಗಿತ್ತು. ಇದರಲ್ಲಿ ಒಂದು ರ್‍ಯಾಂಪ್ ಮತ್ತು ಅಂಡರ್ ಪಾಸ್ ಇತ್ತು. 2 ಕಿ.ಮೀ. ಅಂತರವಿರುವ ತಲಾ 30 ಅಡಿ ಅಗಲದ 2 ಟ್ರ್ಯಾಕ್‌ಗಳನ್ನು ನಿರ್ಮಾಣ ಮಾಡಲಾಗಿತ್ತು.

ಬೆಂಗಳೂರಿನ ಧ್ರುವ ಚಂದ್ರಶೇಖರ್‌ಗೆ ವಿಜೇತ ಟ್ರೋಫಿ

ಮೈಸೂರು ಗ್ರಾವೆಲ್ ಫೆಸ್ಟ್‌ನ ಫೈನಲ್‌ನಲ್ಲಿ ಬೆಂಗಳೂರಿನ ಧ್ರುವ ಚಂದ್ರಶೇಖರ್ ಟ್ರೋಫಿ ಪಡೆದರು.

ಎಂಟು ಕ್ಯಾಟಗರಿಯಲ್ಲಿ ನಡೆದ ರೇಸ್‌ನಲ್ಲಿ ವೇಗವಾಗಿ ಚಾಲನೆ ಮಾಡಿ ಗುರಿ ಮುಟ್ಟಿದ ಟಾಪ್ 10ನಲ್ಲಿ ಹತ್ತು ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿತ್ತು. ತರುವಾಯ ನಡೆದ ಫೈನಲ್ ರೇಸ್ ರೋಮಾಂಚನಕಾರಿಯಾಗಿತ್ತು. ಗೆಲುವು ಸಾಧಿಸಲೇಬೇಕೆಂಬ ಛಲದಿಂದ ಸ್ಪರ್ಧಿಗಳು ವೇಗವಾಗಿ ಕಾರು ಚಾಲನೆ ಮಾಡಿದರು.

ಇವರಲ್ಲಿ ಬೆಂಗಳೂರಿನ ಧ್ರುವ ಚಂದ್ರಶೇಖರ್ ಕೇವಲ ಎರಡು ನಿಮಿಷ 19 ಸೆಕೆಂಡ್‌ನಲ್ಲಿ ಎಲ್ಲಾ ಸ್ಪರ್ಧಿಗಳನ್ನು ಹಿಂದಿಕ್ಕಿ ಎರಡು ಕಿಲೋ ಮೀಟರ್ ವೇಗವಾಗಿ ಚಾಲನೆ ಮಾಡಿ ವಿಜೇತರಾದರು.

ಧ್ರುವ ಚಂದ್ರಶೇಖರ್ 2018ರಲ್ಲಿ ನಡೆದ ಮೈಸೂರು ಗ್ರಾವೆಲ್ ಫೆಸ್ಟ್‌ನಲ್ಲೂ ವಿಜೇತರಾಗಿದ್ದರು. ಈಗ ಮತ್ತೆ ಗೆಲುವು ಸಾಧಿಸುವುದರ ಮೂಲಕ ▶ 8ನೇ ಪುಟಕ್ಕೆ

ಸಂವಿಧಾನದಲ್ಲಿ ಒಳ ಮೀಸಲಾತಿಗೆ ಅವಕಾಶವಿಲ್ಲದಿದ್ದರೂ ಬಲಿಷ್ಠ ಜಾತಿಗಳಿಂದ ಒಳ ಮೀಸಲಾತಿಗೆ ಪಟ್ಟು

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ತರದಂತೆ ಚಿಂತನ-ಮಂಥನ ಸಭೆಯಲ್ಲಿ ಆಗ್ರಹ

ಮೈಸೂರು, ಡಿ.3(ಎಂಕೆ)- ನ್ಯಾ.ಸದಾಶಿವ ಆಯೋಗ ವರದಿ ಎಂಬ ಕತ್ತಿಯನ್ನು ಪರಿಶಿಷ್ಟ ಜಾತಿಯ ತಲೆಯ ಮೇಲೆ ಇಡಲಾಗಿದೆ. ಸಂವಿಧಾನದಲ್ಲಿ ಒಳ ಮೀಸಲಾತಿಗೆ ಅವಕಾಶವಿಲ್ಲದಿದ್ದರೂ ಕೆಲವು ಬಲಿಷ್ಠ ಜಾತಿಗಳು ಒಳಮೀಸಲಾತಿಗೆ ಹಪಹಪಿಸುತ್ತಿದ್ದು, ಅವೈಜ್ಞಾನಿಕವಾಗಿರುವ ನ್ಯಾ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಕ್ಕೆ ತರಬಾರದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಮ್ ಹೇಳಿದರು.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಕುಳುವ ಮಹಾ ಸಂಘ(ಎಕೆಎಂಎಸ್)ದ ವತಿಯಿಂದ ನಡೆದ ನ್ಯಾ.ಸದಾಶಿವ ಆಯೋಗ ವರದಿ ಕುರಿತ ಚಿಂತನ-ಮಂಥನ ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭೋವಿ, ಕೊರಮ, ಕೊರಚ, ಲಂಬಾಣಿ ಸೇರಿ ಇನ್ನಿತರೆ ಕೆಲ ಸಮುದಾಯಗಳನ್ನು ಸ್ಪೃಶ್ಯ ಸಮುದಾಯಗಳು ಎಂದು ಬಿಂಬಿಸಿ ಸಾಮಾಜಿಕ ನ್ಯಾಯದ ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ತಮಗೆ ಬೇಕಾದಂತೆ ಒಳ ಮೀಸಲಾತಿ ವಿಂಗಡಣೆ ಮಾಡಲಾಗಿದ್ದು, ಇದನ್ನು ಪ್ರಶ್ನಿಸಿ ದೊಡ್ಡ ಮಟ್ಟದ ಹೋರಾಟ ರೂಪಿಸಬೇಕು ಎಂದರು.



ಅಖಿಲ ಕರ್ನಾಟಕ ಕುಳುವ ಮಹಾ ಸಂಘ(ಎಕೆಎಂಎಸ್)ದ ವತಿಯಿಂದ ಭಾನುವಾರ ನಡೆದ ನ್ಯಾ.ಸದಾಶಿವ ಆಯೋಗ ವರದಿ ಕುರಿತ ಚಿಂತನ-ಮಂಥನ ಹಾಗೂ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಶರಣ ನುಲಿಯ ಚಂದಯ್ಯ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಮ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಸ್‌ಸಿ-ಎಸ್‌ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್‌ಕುಮಾರ್ ಕೊತ್ತಗೆರೆ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಕೊರಮ, ಕೊರಚ, ಭೋವಿ, ಲಂಬಾಣಿ ಹಾಗೂ ಇನ್ನಿತರೆ ಪರಿಶಿಷ್ಟ ಜಾತಿಯ ಸಮುದಾಯಗಳು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬಡತನ, ಅನಕ್ಷರತೆ, ನಿರುದ್ಯೋಗ, ವಲಸೆ, ದಬ್ಬಾಳಿಕೆ, ಅತ್ಯಾಚಾರ, ಸರ್ಕಾರಿ ಮತ್ತು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಕುಲಕಸುಬುಗಳು ನಾಶವಾಗಿವೆ. ಒಳಮೀಸಲಾತಿಯಲ್ಲಿ 89 ಜಾತಿಗಳಿಗೆ ಕೇವಲ ಶೇ.1ರಷ್ಟು ಮೀಸಲಾತಿ ನೀಡಲಾಗಿದೆ. ಹೀಗಾಗಿ ನಮ್ಮ ಉದ್ಯೋಗಗಳನ್ನು ನಮಗೆ ಕೊಡಿ ಎಂಬ ಅಭಿಯಾನ ನಡೆಸಬೇಕು ಎಂದು ಹೇಳಿದರು.

ದೇಶದಲ್ಲಿ ದೊಡ್ಡ ದಂಗೆಯಾಗಲಿದೆ: ಎಸ್‌ಸಿ-ಎಸ್‌ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್‌ಕುಮಾರ್ ಕೊತ್ತಗೆರೆ ಮಾತನಾಡಿ, ನಾವು ಸಾಮಾಜಿಕ ನ್ಯಾಯದ ವಿರೋಧಿಗಳಲ್ಲ. ಆದರೆ, ಒಳ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಪರಿಶಿಷ್ಟ ಜಾತಿಯಲ್ಲಿನ ಬಲಿಷ್ಠ ಸಮುದಾಯಗಳು ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದತ್ತವಾಗಿ ನೀಡಿದ ಮೀಸಲಾತಿಯನ್ನು ಕಿತ್ತುಕೊಳ್ಳಲು ಯತ್ನಿಸುತ್ತಿವೆ. ಒಂದು ವೇಳೆ ಇದಕ್ಕೆ ಅಸ್ಪದ ನೀಡಿದರೆ ದೇಶದಲ್ಲಿ ದೊಡ್ಡ ದಂಗೆ ಆಗಲಿದೆ. ಇದಕ್ಕೆ ಮೈಸೂರಿನಿಂದ ಮುನ್ನುಡಿ ಬರೆಯಬೇಕಾಗುತ್ತದೆ ಎಂದು ಎಚ್ಚರಿಸಿದರು.

1936ರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಆದಿ ಕರ್ನಾಟಕ, ಆದಿ ದ್ರಾವಿಡ, ಭೋವಿ, ಕೊರಮ, ಬಂಜಾರ, ಕೊರಚ ಸಮುದಾಯಗಳಿದ್ದು, ಆ ನಂತರದ ಮೀಸಲಾತಿ ವರ್ಗೀಕರಣದ ನಂತರ ಅನೇಕ ಜಾತಿಗಳನ್ನು ಪರಿಶಿಷ್ಟ ಜಾತಿಗೆ ಸೇರಿಸಲಾಯಿತು. ಈಗ ಪರಿಶಿಷ್ಟ ಜಾತಿಯಲ್ಲೇ 101 ಜಾತಿಗಳಿವೆ. ಅಲ್ಲದೆ ಇವುಗಳಲ್ಲಿ ಸ್ಪೃಶ್ಯ ಮತ್ತು ಅಸ್ಪೃಶ್ಯ ಎಂದು ವಿಂಗಡಿಸಿ ಪರಿಶಿಷ್ಟ ಜಾತಿಯ ಧ್ವನಿಯಿಲ್ಲದ ಸೂಕ್ಷ್ಮ ಸಮುದಾಯಗಳನ್ನು ಮೀಸಲಾತಿಯಿಂದ ದೂರವಿಡುವ ಸಂಚು ನಡೆಯುತ್ತಿದೆ. ಇದರ ಬಗ್ಗೆ ಸಮುದಾಯ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

ಅಸಂವಿಧಾನಿಕ-ಅವೈಜ್ಞಾನಿಕ...

"ನ್ಯಾ.ಸದಾಶಿವ ಆಯೋಗದ ವರದಿ ಅಸಂವಿಧಾನಿಕ ಹಾಗೂ ಅವೈಜ್ಞಾನಿಕವಾಗಿದೆ. ಹೀಗಾಗಿ, ಸರಕಾರ ಈ ವರದಿಯನ್ನು ಚಳಗಾಲದ ಅಧಿವೇಶನದಲ್ಲಿ ಅನುಷ್ಠಾನಕ್ಕೆ ತರುವ ಪ್ರಯತ್ನ ಮಾಡಬಾರದು. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಸಣ್ಣ ಸಮುದಾಯಗಳ ನಡುವೆ ವೈಮನಸ್ಸು, ಜಗಳ ಸೃಷ್ಟಿಸುವ ನ್ಯಾ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವ ಬದಲು ಕಾಂತರಾಜು ಆಯೋಗದ ವರದಿ ಜಾರಿಗೊಳಿಸಬೇಕು.

-ಕಿರಣ್‌ಕುಮಾರ್ ಕೊತ್ತಗೆರೆ, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಸಿ-ಎಸ್‌ಟಿ ಅಲೆಮಾರಿ ವಿಮುಕ್ತ ಬುಡಕಟ್ಟು ಮಹಾಸಭಾ

ಬಳಿಕ ಅಖಿಲ ಕರ್ನಾಟಕ ಕುಳುವ ಮಹಾಸಂಘದ ಮೈಸೂರು ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು. ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ವೆಂಕಟೇಶ್ ರಾಮನಗರ, ಎಂ.ಎ.ರಂಗಸ್ವಾಮಿ ಹಾಸನ, ಉಪಾಧ್ಯಕ್ಷರಾದ ಭೀಮಪುತ್ರಿ ನಾಗಮ್ಮ, ಪತ್ರಕರ್ತ ಮೋಹನ್ ಕಾಯಕ, ಮೈಸೂರು ಜಿಲ್ಲಾ ಹಾಗೂ ತಾಲೂಕು ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಾಳೆ ಹಿಂದುಳಿದ ವರ್ಗಗಳ ಚಳವಳಿ, ಮಹಿಳಾ ಸಬಲೀಕರಣ ಕುರಿತಾಗಿ ರಾಷ್ಟ್ರೀಯ ವಿಚಾರ ಸಂಕಿರಣ

ಮೈಸೂರು,ಡಿ.3-ತಿ.ನರಸೀಪುರ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈರಾಪುರ, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ವಿಭಾಗೀಯ ಪತ್ರಾಗಾರ ಕಚೇರಿ ಮೈಸೂರು ಇವರ ಸಹಯೋಗದಲ್ಲಿ ಮೈಸೂರು ಸಂಸ್ಥಾನದಲ್ಲಿ ಹಿಂದುಳಿದ ವರ್ಗಗಳ ಚಳವಳಿ ಮತ್ತು ಮಹಿಳಾ ಸಬಲೀಕರಣ ಚಾರಿತ್ರಿಕ ದಾಖಲೆಗಳ ಹಿನ್ನೆಲೆಯಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಬೈರಾಪುರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಡಿ.5ರಂದು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ರೇಷ್ಮೆ ಸಚಿವ ಕೆ.ವೆಂಕಟೇಶ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಸಂಗಪ್ಪ ತಂಗಡಗಿ ಸಮಾರಂಭದಲ್ಲಿ ಉಪಸ್ಥಿತರಿರುವರು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸಪ್ರಸಾದ್, ಸುಮಲತಾ ಅಂಬರೀಶ್ ಭಾಗವಹಿಸುವರು. ಅತಿಥಿಗಳಾಗಿ ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಅನಿಲ್‌ಕುಮಾರ್, ರವಿಶಂಕರ್, ಜಿ.ಡಿ.ಹರೀಶ್‌ಗೌಡ, ದರ್ಶನ್ ಧ್ರುವನಾರಾಯಣ್, ಕೆ.ಹರೀಶ್‌ಗೌಡ, ಟಿ.ಎಸ್.ಶ್ರೀವತ್ಸ ಹಾಗೂ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಚ್.ವಿಶ್ವನಾಥ್, ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು.ಜಿ ಮಾದೇಗೌಡ ಭಾಗವಹಿಸುವರು. ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮಂಜುಳಾ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಓ ಕೆ.ಎಂ.ಗಾಯತ್ರಿ, ಎಸ್‌ಪಿ ಸೀಮಾ ಲಾಟ್ಕರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ನಿರ್ದೇಶಕ ಡಾ.ಗವಿಸಿದ್ದಯ್ಯ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಅಪ್ಪಾಜಿಗೌಡ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು, ಎಸಿ ರಕ್ಷಿತ್ ಭಾಗವಹಿಸಲಿದ್ದಾರೆ.

ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ, ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಸುನಿಲ್ ಬೋಸ್ ಉಪಸ್ಥಿತರಿರುವರು. ಪ್ರಧಾನ ಭಾಷಣಕಾರರಾಗಿ ಉಸ್ಮಾನಿಯ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಸತ್ಯನಾರಾಯಣ ಭಾಗವಹಿಸುವರು ಎಂದು ಬೈರಾಪುರ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಮೈಸೂರಿನ ಅನಂತಗೀತ ವಿದ್ಯಾಲಯದಲ್ಲಿ ರೋಟರಿ ಕ್ಲಬ್ ಮೈಸೂರು ಮಿಡ್ ಟೌನ್ ವತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಕೆಗೆ ಅನುಕೂಲವಾಗುವಂತೆ ಗಣಿತ ವಿಷಯದ ಮಾರ್ಗದರ್ಶಿ ಪುಸ್ತಕವನ್ನು ಉಚಿತವಾಗಿ ನೀಡಲಾಯಿತು. ಈ ವೇಳೆ ಸಂಸ್ಥೆಯ ಪ್ರಾಂಶುಪಾಲ ಶ್ರೀಕಾಂತ್ ಅಮರನಾಥ್, ಉಪಪ್ರಾಂಶುಪಾಲ ಹರದೂರು ಲೋಕೇಶ್, ಕ್ಲಬ್‌ನ ಖಜಾಂಚಿ ರವೀಂದ್ರಬಾಬು, ನಿರ್ದೇಶಕ ರವಿಕುಮಾರ್ ಇದ್ದರು.

ಅಮೆರಿಕಾದಲ್ಲಿ ನಡೆಯುತ್ತಿರುವ ಜಾಗತಿಕ ಚರ್ಚೆಯಲ್ಲಿ ರೈತ ಸಂಘದ ಪ್ರಮುಖರು ಭಾಗಿ



ಮೈಸೂರು,ಡಿ.3(ಜಿಎ)-ಕಾರ್ಪೊರೇಟ್ ಕೃಷಿಗೆ ಸಾಂಪ್ರದಾಯಿಕ ಕೃಷಿಯೇ ಪರ್ಯಾಯವಾಗಿದೆ. ಹೀಗಾಗಿ ಈ ಕೃಷಿಯ ಮುಂದಿನ ಹೆಜ್ಜೆಗಳು ಹೇಗಿರಬೇಕೆಂಬ ಬಗ್ಗೆ ಜಾಗತಿಕ ರೈತ ಸಂಘಟನೆಗಳ ಒಕ್ಕೂಟವಾದ ಎಲ್‌ವಿಸಿ ದಕ್ಷಿಣ ಅಮೆರಿಕಾದ ಕೊಲಂಬಿಯಾ ರಾಜಧಾನಿ ಬೊಗೊಟಾದಲ್ಲಿ ಜಾಗತಿಕ ಚರ್ಚೆ ಆಯೋಜಿಸಿದ್ದು, ಇದರಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಮುಖರು ಪಾಲ್ಗೊಂಡಿದ್ದಾರೆ ಎಂದು ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಟಿ.ರಾಮೇಗೌಡ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.8ರವರೆಗೂ ನಡೆಯುವ ಈ ಚರ್ಚೆಯಲ್ಲಿ ಜಗತ್ತಿನ 81 ದೇಶಗಳ 161 ರೈತ ಸಂಘಟನೆಗಳು ಪಾಲ್ಗೊಳ್ಳುತ್ತಿವೆ. ಇದರಲ್ಲಿ ತಮ್ಮ ಸಂಘಟನೆಯಿಂದ ಚುಕ್ಕಿ ನಂಜುಂಡಸ್ವಾಮಿ, ಪ್ರೊ.ರವಿವರ್ಮಕುಮಾರ್, ನಳಿನಿ ಗೌಡ, ಮಂಜುಕಿರಣ್, ನಂದಿನಿ ಜಯರಾಂ, ಮಲ್ಲಿಕಾರ್ಜುನ ಬಳ್ಳಾರಿ, ಪಾರ್ವತಿ ಕಳಸಣ್ಣನವರ್, ವಿನಾಶ್ ಭಾಗಿಯಾಗಿದ್ದಾರೆ. ಅಲ್ಲಿ ಕೈಗೊಂಡ ನಿರ್ಣಯಗಳನ್ನು ವಿಶ್ವಸಂಸ್ಥೆಗೆ ಸಲ್ಲಿಸಿ ಕ್ರಮಕ್ಕಾಗಿ ಒತ್ತಾಯಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಇಮ್ಮಾವು ರಘು, ಕಳ್ಳಿಪುರ ಮಹದೇವಸ್ವಾಮಿ, ಸತೀಶ್, ಶೈಲಜಾ, ಚಿದರವಳ್ಳಿ ಸಂಪತ್, ರವಿ ಕಡಕೊಳ, ಮೋಹನ್ ಕೃಷ್ಣಾಪುರ, ಶ್ವೇತಾ ಇದ್ದರು.

ಜೆಎಸ್‌ಎಸ್ ಪ್ರಾಯೋಗಿಕ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ



ಮೈಸೂರು,ಡಿ.3-ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಪ್ರಾಯೋಗಿಕ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಆಯೋಜಿಸಲಾಗಿತ್ತು. ಜೆಎಸ್‌ಎಸ್ ಮಹಿಳಾ ವಸತಿನಿಲಯಗಳ ಸಮುಚ್ಚಯದ ಮುಖ್ಯ ನಿಲಯ ಪಾಲಕರಾದ ಮಮತಾ ಸುರೇಶ್ ಮಕ್ಕಳ ಸಂತೆಗೆ ಚಾಲನೆ ನೀಡಿ ಮಾತನಾಡಿ, ಶಾಲೆಗಳಲ್ಲಿ ಮಕ್ಕಳ ಸಂತೆಯನ್ನು ನಡೆಸುವುದರಿಂದ ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನ ಹೆಚ್ಚಾಗುತ್ತದೆ. ಮಕ್ಕಳು ವ್ಯವಹಾರ ಜ್ಞಾನ ಅರಿಯಲು ಇಂತಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ವಿದ್ಯಾರ್ಥಿಗಳು ತರಕಾರಿ, ಸೊಪ್ಪು, ಗೆಡ್ಡೆ-ಗೆಣಸು, ಹಣ್ಣುಗಳು, ಆಹಾರ ಪದಾರ್ಥಗಳು, ಅಲಂಕಾರಿಕ ವಸ್ತುಗಳು, ವಿವಿಧ ಜಿಲ್ಲೆಗಳ ತಿನಿಸುಗಳ ಪ್ರದರ್ಶನ, ಮಾರಾಟದ ಜೊತೆಗೆ ವಿವಿಧ ಮನೋರಂಜನಾ ಆಟಗಳು ಮತ್ತು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಇದರಿಂದ ಶಾಲೆಯಲ್ಲಿ ಹಬ್ಬದ ವಾತಾವರಣವಿತ್ತು. ಪ್ರೌಢಶಾಲೆ ಮುಖ್ಯಸ್ಥ ಮಹದೇವಪ್ಪ ಡಿಎಲ್‌ಇಡಿ ಪ್ರಾಂಶುಪಾಲ ಶಿವಮೂರ್ತಿ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಎಂ.ಗುರುಸ್ವಾಮಿ ಹಾಗೂ ಶಿಕ್ಷಕ ವೃಂದ ಹಾಜರಿದ್ದರು.



ಮೈಸೂರಿನ ವಿಶ್ವಪ್ರಜ್ಞಾ ನರ್ಸರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವಿಶ್ವಪ್ರಜ್ಞಾ ಪರ್ಯಟನಾ ವಿಜ್ಞಾನ ಮತ್ತು ಕಲಾ ಪ್ರದರ್ಶನ ನಡೆಯಿತು. ಬಿಳಿಕೆರೆ ಲಕ್ಷ್ಮೀ ವೆಂಕಟೇಶ್ವರ ಸಾರ್ವಜನಿಕ ಶಾಲೆ ಆಡಳಿತಾಧಿಕಾರಿ ಪ್ರೊ.ಟಿ.ಎಸ್. ನಂಜುಂಡಸ್ವಾಮಿ ವಸ್ತುಪ್ರದರ್ಶನ ಉದ್ಘಾಟಿಸಿದರು. ಶಾಲೆಯ ಕಾರ್ಯಾಧ್ಯಕ್ಷ ಎಂ.ಎನ್.ಕೃಷ್ಣಸ್ವಾಮಿ, ಮುಖ್ಯೋಪಾಧ್ಯಾಯಿನಿ ಜಿ.ಎನ್.ಸುಧಾ, ಶಿಕ್ಷಕರು ಇದ್ದರು.

ದೇಶದಲ್ಲಿ ಕರ್ನಾಟಕ ಅಗ್ರಸ್ಥಾನಕ್ಕೆ ಬರಲು ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಕಿಕೊಟ್ಟ ಬುನಾದಿ ಕಾರಣ

ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಮತ

ಮೈಸೂರು, ಡಿ.3(ಬಿಎಲ್‌ಯು)-ಇಡೀ ದೇಶದ ಅಭಿವೃದ್ಧಿಯಲ್ಲಿ ಕರ್ನಾಟಕ ಅಗ್ರಸ್ಥಾನಕ್ಕೆ ಬರಲು ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅಂದು ಹಾಕಿಕೊಟ್ಟ ಬುನಾದಿಯೇ ಕಾರಣ ಎಂದು ಮಾಜಿ ಶಾಸಕರೂ ಆದ ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನ ಎಂ.ಜಿ.ರಸ್ತೆಯಲ್ಲಿ ಅರಸು ಮಂಡಳಿ ಸಂಘ ನಿರ್ಮಾಣ ಮಾಡುತ್ತಿರುವ ಶತಮಾನೋತ್ಸವ ಭವನದ ಭೂಮಿ ಪೂಜೆ ಸಮಾರಂಭದಲ್ಲಿ ಮಾತನಾಡಿದ ಅವರು, ಅಭಿವೃದ್ಧಿಯ ದೂರದೃಷ್ಟಿ ಹೊಂದಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಕರ್ನಾಟಕದ ಜನರು ಎಂದೂ ಮರೆಯಲು ಆಗುವುದಿಲ್ಲ ಎಂದರು.

ಅಣೆಕಟ್ಟೆಗಳು, ಆಸ್ಪತ್ರೆಗಳು, ಏಷ್ಯಾದಲ್ಲೆ ಮೊದಲ ವಿದ್ಯುತ್ ಸ್ಥಾವರ, ಮೀಸಲಾತಿ, ಮರು ವಿವಾಹ ಕಾಯ್ದೆ, ಗೆಜ್ಜೆ ಪೂಜೆ ರದ್ದು, ಅಧಿಕಾರ ವಿಕೇಂದ್ರಿಕರಣ ಸೇರಿದಂತೆ ಹಲವು ಅಭಿವೃದ್ಧಿ ಮಾಡಿದರು ಎಂದರು.

ಮುಖ್ಯಮಂತ್ರಿಯಾಗಿದ್ದ ಡಿ.ದೇವರಾಜ ಅರಸು ಕೂಡ ಅಭಿವೃದ್ಧಿಯಲ್ಲಿ ಕ್ರಾಂತಿಕಾರಿ ಕ್ರಮ ಕೈಗೊಂಡರು. ದಲಿತರು ಹಾಗೂ ಹಿಂದುಳಿದವರು ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಹಲವು ಕಾನೂನು ಜಾರಿಗೊಳಿಸಿದರು ಎಂದು ತಿಳಿಸಿದರು.

ಇಷ್ಟೊಂದು ಕೊಡುಗೆ ನೀಡಿರುವ ಅರಸು ಸಮುದಾಯದ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಆರ್ಥಿಕ ಸಹಾಯ ಮಾಡಲು ನಮ್ಮ ತಂದೆ ಜೊತೆ ಮಾತನಾಡುತ್ತೇನೆ ಎಂದು ಡಾ.ಯತೀಂದ್ರ ಭರವಸೆ ನೀಡಿದರು.



ಈ ವೇಳೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ವೈದ್ಯ ವೃತ್ತಿಯಿಂದ ನಾನು ಸರ್ಕಾರಿ ಅಧಿಕಾರಿಯಾಗಲು ದೇವರಾಜ ಅರಸು ಅವರೇ ಕಾರಣ. ಆದ ಕಾರಣ ಈ ಸಮುದಾಯವನ್ನು ಮರೆಯಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಶತಮಾನೋತ್ಸವ ಭವನ ನಿರ್ಮಾಣಕ್ಕೆ ನನ್ನ ಶಾಸಕರ ನಿಧಿಯಿಂದ 10 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು. ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಕಾರ್ಪೊರೇಟರ್ ಬಿ.ವಿ.ಮಂಜುನಾಥ್, ಮುಡಾ ಮಾಜಿ ಅಧ್ಯಕ್ಷ ಯಶಸ್ವಿ ಸೋಮಶೇಖರ್, ಅರಸು ಮಂಡಳಿ ಸಂಘದ ಅಧ್ಯಕ್ಷ ಹೆಚ್.ಎಂ.ಟಿ.ಲಿಂಗರಾಜೇ ಅರಸ್, ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಜಿ.ಆರ್.ಅರಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂದು ಶ್ರೀ ಸಿದ್ದಪ್ಪಾಜಿ ಕಂಡಾಯೋತ್ಸವ

ಮೈಸೂರು, ಡಿ.3-ಮೈಸೂರಿನ ಹೆಬ್ಬಾಳ್ ಒಂದನೇ ಹಂತದ ಎಸ್‌ಬಿಐ ಮುಖ್ಯ ರಸ್ತೆಯಲ್ಲಿರುವ ಶ್ರೀ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ನಾಳೆ (ಡಿ.4) ಸಂಜೆ 6 ಗಂಟೆಗೆ 28ನೇ ವರ್ಷದ ಕಾರ್ತಿಕ ಮಾಸದ ಕಂಡಾಯೋತ್ಸವ ಏರ್ಪಡಿಸಲಾಗಿದೆ. ಪೂಜೆ ನಂತರ ಹೆಬ್ಬಾಳ್‌ನ ಪ್ರಮುಖ ಬೀದಿಗಳಲ್ಲಿ ಶ್ರೀ ಸಿದ್ದಪ್ಪಾಜಿಯವರ ಮೆರವಣಿಗೆ ನಡೆಸಲಾಗುವುದು ಎಂದು ಶ್ರೀ ಸಿದ್ದಪ್ಪಾಜಿ ದೇವಸ್ಥಾನದ ಸೇವಾ ಸಮಿತಿ ಪ್ರಕಟಣೆ ತಿಳಿಸಿದೆ.

ಡಿ.9ರಂದು ರಾಷ್ಟ್ರೀಯ ಲೋಕ ಅದಾಲತ್

ಮೈಸೂರು,ಡಿ.3- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಡಿ.9ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಚ್ಛಿಸಿದ್ದಲ್ಲಿ ಮಾಹಿತಿ ಪಡೆದುಕೊಳ್ಳಲು ಸಹಾಯವಾಣಿ ಸಂ: 1800-425-0131 ಅಥವಾ www.kslsa.kar.nic.in ವೆಬ್‌ಸೈಟ್ ಅನ್ನು, ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಗಳ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

4.12.2023 ಸೋಮವಾರ, ಮಳೆ ನಕ್ಷತ್ರ: ಜ್ಯೇಷ್ಠ 03.12.2023ರಿಂದ 15.12.2023 ಶ್ರೀ ಶೋಭಕೃತ್ ನಾಮ ಸಂವತ್ಸರ, ದಕ್ಷಿಣಾಯನ, ಶರದ್ ಋತು, ಕಾರ್ತೀಕ ಮಾಸ, ಕೃಷ್ಣ ಪಕ್ಷ, ತಿಥಿ: ಸಪ್ತಮಿ, ನಕ್ಷತ್ರ: ಮಖ, ರಾಹುಕಾಲ: ಬೆಳಗ್ಗೆ 7.30ರಿಂದ 9ರವರೆಗೆ.

■ **ರಾಮ್‌ಸನ್ಸ್ ಬೊಂಬೆ ಮನೆ :** ದಸರಾ ಬೊಂಬೆ ಪ್ರದರ್ಶನ, ಸ್ಥಳ: ರಾಮ್‌ಸನ್ಸ್ ಬೊಂಬೆ ಮನೆ, ನಜರ್‌ಬಾದ್ ಮುಖ್ಯರಸ್ತೆ, ಬೆಳಗ್ಗೆ 10 ರಿಂದ ಸಂಜೆ 7 ಗಂಟೆವರೆಗೆ

■ **ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ:** ಸಯಾಟೀಕೆ, ಹುದ್ರಸಿ ರೋಗಕ್ಕೆ ಚಿಕಿತ್ಸಾ ಶಿಬಿರ, ಸ್ಥಳ: ಆಸ್ಪತ್ರೆ ಆವರಣ, ಲಲಿತಾದ್ರಿಪುರ, ಆಲನಹಳ್ಳಿ, ಬೆಳಗ್ಗೆಯಿಂದ (ದೂ: 9740835668, 0821-2548231

■ **ಶ್ರೀ ವೀರ ಭದ್ರೇಶ್ವರಸ್ವಾಮಿ ಹಾಗೂ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್:** ಕಾರ್ತಿಕ ಮಾಸದ ವಿಶೇಷ ಪೂಜಾ ಮಹೋತ್ಸವ, ಅಗ್ನಿ ಕೊಂಡೋತ್ಸವ, ಗಿರಿಜಾ ಕಲ್ಯಾಣ, ಬೆಳಗ್ಗೆಯಿಂದ ಶ್ರೀ ಸ್ವಾಮಿಗೆ ತೈಲಾಭಿಷೇಕ, ಪಂಚಾಮೃತ ಅಭಿಷೇಕ, ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾ ಮಂಗಳಾರತಿ, ಸಂಜೆ 7.30ಕ್ಕೆ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ಸ್ವಾಮಿಯ ಉಯ್ಯಾಲೋತ್ಸವ, ಸ್ಥಳ: ದೇವಸ್ಥಾನದ ಆವರಣ, ಡಿ.ಬನುಮಯ್ಯ ರಸ್ತೆ, ಕೆ.ಆರ್.ಮೊಹಲ್ಲಾ.

■ **ಮೈಸೂರು ವಿಶ್ವವಿದ್ಯಾನಿಲಯ, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನೆ ಹಾಗೂ ವಿಸ್ತರಣ ಕೇಂದ್ರ, ಮಾನಸ ಗಂಗೋತ್ರಿ:** 74ನೇ ಸಂವಿಧಾನ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸಗಳ ಮಾಲಿಕೆ, ಉಪನ್ಯಾಸ: ಕುವೆಂಪು ವಿವಿಯ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ರಾಜೇಂದ್ರ ಚೆನ್ನಿ, ವಿಷಯ: ಭಾರತದ ಸಂವಿಧಾನ ಮತ್ತು ಸಾಹಿತ್ಯ, ಅಧ್ಯಕ್ಷತೆ: ಇಂಗ್ಲಿಷ್ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಕೆ.ಸದಾಶಿವ, ಸ್ಥಳ: ಇಂಗ್ಲಿಷ್ ಅಧ್ಯಯನ ವಿಭಾಗ, ಮಾನಸ ಗಂಗೋತ್ರಿ, ಬೆಳಗ್ಗೆ 10.30ಕ್ಕೆ.

■ **ಜೆಎಸ್‌ಎಸ್ ಸಂಗೀತ ಸಭಾ ಟ್ರಸ್ಟ್, ಮೈಸೂರು:** 28ನೇಯ ಸಂಗೀತ ಸಮ್ಮೇಳನ-2023, ಸಂಗೀತಾಂಜಲಿ, ರಾಗಲಯ ಸಂಸ್ಥೆಯ ಸದಸ್ಯರಿಂದ ವಿದ್ವತ್‌ಗೋಷ್ಠಿ ಅಮಿತ್ ನಾಡಿಗ್ ಅವರಿಂದ ಭಾರತೀಯ ವಾದ್ಯ ಕೊಳಲಿನ ವಿಶ್ವ ವ್ಯಾಪಕತೆ-ಪ್ರಾತ್ಯಕ್ಷಿಕೆ, ಸಂಗೀತ ಕಾರ್ಯಕ್ರಮ, ಸ್ಥಳ: ನವಜ್ಯೋತಿ ಸಭಾಂಗಣ, ಜೆಎಸ್‌ಎಸ್ ಮಹಿಳಾ ಕಾಲೇಜು, ಸರಸ್ವತಿಪುರಂ, ಬೆಳಗ್ಗೆ 10 ಗಂಟೆಗೆ.

■ **ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ, ಮೈಸೂರು ಶಾಖೆ:** ಲಕ್ಷ ದೀಪೋತ್ಸವ, ಭೈರವೈಕ್ಯ ಶ್ರೀ ಜಗದ್ಗುರು ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥಸ್ವಾಮಿಗಳ ಕೃಪಾಶೀರ್ವಾದದೊಂದಿಗೆ, ಜಗದ್ಗುರು ಡಾ. ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರ ದಿವ್ಯಸಾನ್ನಿಧ್ಯ, ಅಭಿಷೇಕ, ವಿಶೇಷ ಅಲಂಕಾರ, ಸುದರ್ಶನ ಹೋಮ, ಪೂರ್ಣಾಹುತಿ, ಶ್ರೀ ಲಕ್ಷ್ಮಿಕಾಂತ ಸ್ವಾಮಿಯ ಉತ್ಸವ, ಸ್ಥಳ: ಶ್ರೀ ಲಕ್ಷ್ಮಿಕಾಂತಸ್ವಾಮಿ ದೇವಸ್ಥಾನ, ಇನ್ಫೋಸಿಸ್ ಎದುರು, ಹೆಬ್ಬಾಳ, ಸಂಜೆ 5 ಗಂಟೆಯಿಂದ.

■ **ಶ್ರೀ ಸಂಗಮೇಶ್ವರ ದೇವಸ್ಥಾನ:** ಕಾರ್ತಿಕ ಮಾಸ-ಸೋಮವಾರಗಳಂದು ವಿಶೇಷ ಪೂಜಾ ಮಹೋತ್ಸವಗಳು, ಧಾರ್ಮಿಕ ಉಪನ್ಯಾಸಗಳು, ದಿವ್ಯಸಾನ್ನಿಧ್ಯ: ಶ್ರೀ ನೀಲಕಂಠೇಶ್ವರ ಮಠದ ವಿದ್ವಾನ್ ಶ್ರೀ ಸಿದ್ದಮಲ್ಲಸ್ವಾಮಿಗಳು, ಉಪನ್ಯಾಸ: ಮೈಸೂರು ಯುವರಾಜ ಕಾಲೇಜಿನ ಪ್ರಾಂಶುಪಾಲ(ವಿ)ರಾದ ಪ್ರೊ.ವೈ.ಎಸ್.ಗೌರಮ್ಮ ಅವರಿಂದ, ವಿಷಯ: ಅಕ್ಕನವರ ವಚನ ವೈಭವ, ಸ್ಥಳ: ಶ್ರೀ ನಟರಾಜ ಸಭಾಭವನ, ಶ್ರೀ ಹೊಸಮಠ, ಉಪನ್ಯಾಸ, ಸಂಜೆ 7 ಗಂಟೆಗೆ, ಪ್ರಸಾದ: ರಾತ್ರಿ 8ಕ್ಕೆ. ಉತ್ಸವ, ರಾತ್ರಿ 7.30ಕ್ಕೆ.

■ **ರಾಗ ಲತಾಂಗಿ ಟ್ರಸ್ಟ್, ಆರ್ಯನ್ ಗಂಧದಗುಡಿ ಫೌಂಡೇಷನ್:** ಶ್ರೀ ಮಂಜುನಾಥರವರ ಸ್ಮರಣಾರ್ಥ, ಕಾರ್ತಿಕ ಮಾಸದ ಅಂಗವಾಗಿ ನಾದ ಶರೀರಪರ ಸುಗಮ ಸಂಗೀತ ಕಾರ್ಯಕ್ರಮ ಹಾಗೂ ರಾಗ ಆಡಿಯೋ ಬಿಡುಗಡೆ ಸಮಾರಂಭ, ಉದ್ಘಾಟನೆ: ಶಾಸಕ ಕೆ.ಹರೀಶ್‌ಗೌಡ, ಅಧ್ಯಕ್ಷತೆ: ರಾಗಲತಾಂಗಿ ಟ್ರಸ್ಟ್ ಅಧ್ಯಕ್ಷೆ ಈ.ಜ್ಞಾನೇಶ್ವರಿ, ಸ್ಥಳ: ಶ್ರೀ ವಿನಾಯಕ ಗಣಪತಿ ದೇವಸ್ಥಾನ, ಕರಕುಶಲನಗರ, 23ನೇ ಕ್ರಾಸ್, ಸಂಜೆ 6ಕ್ಕೆ

■ **ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ (ಮೈಸೂರು), ಕನ್ನಡ ಮತ್ತು ಸಂಸ್ಕೃತಿ ಇಲಾಖೆ (ಬೆಂಗಳೂರು):** ರಂಗಭೂಮಿ ಮತ್ತು ಜನಪದ ಕಲಾಪ್ರಕಾರಗಳ ತರಬೇತಿ ಶಿಬಿರ, ಉದ್ಘಾಟನೆ: ಕಾಂಗ್ರೆಸ್ ಮುಖಂಡ ಸುನಿಲ್ ಬೋಸ್, ಅಧ್ಯಕ್ಷತೆ: ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಸ್ಥಳ: ಶ್ರೀರಂಗ, ರಂಗಾಯಣ, ಸಂಜೆ 4 ಗಂಟೆಗೆ.

ಮೈಸೂರು ಆಕಾಶವಾಣಿ



6.10 ಚಿಂತನ, 6.15 ಗೀತಾರಾಧನ, 6.35 ಹಾಗೂ 6.10 "ಅಂಚೆ-ಅಂಕನ" ಆಕಾಶವಾಣಿ ಅಂಕಣ: ಪ್ರಾಯೋಜಿತ ಬಾನುಲಿ ಸರಣಿ, 6.40 ಪದಸಂಸ್ಕೃತಿ: ಡಾ.ಹೆಚ್.ವಿ. ನಾಗರಾಜರಾವ್, 6.50 ರೈತರಿಗೆ ಸಲಹೆ, 9.00 ನೆನಪಿನಂಗಳ-ಖ್ಯಾತ ಛಾಯಾಚಿತ್ರಕಾರರಾದ ಟಿ.ಎಸ್.ಸತ್ಯನ್ ಎಂದೇ ಖ್ಯಾತರಾದ ತಂತ್ರಹಳ್ಳಿ ಸುಬ್ರಹ್ಮಣ್ಯ ಸತ್ಯನಾರಾಯಣ ಅಯ್ಯರ್ ಅವರೊಂದಿಗೆ ಕೆ.ವಿ.ಬಾಲಸುಬ್ರಹ್ಮಣ್ಯಂ ಅವರು ನಡೆಸಿದ್ದ ಸಂವಾದ, 10.00 ಆರ್.ಹರಿಣಿ-ಹಾಡುಗಾರಿಕೆ, 11.00 ನಿಮ್ಮೊಂದಿಗೆ ಮೈಸೂರು ಆಕಾಶವಾಣಿ. 12.30 ದೇವರನಾಮ: ಬಾಂಬೆ ಸಹೋದರಿಯರು, ಶಂಕರ್ ಶ್ಯಾನುಭಾಗ್, 12.45 ನಮ್ಮ ಆರೋಗ್ಯ: ಮಕ್ಕಳಲ್ಲಿ ಕಂಡುಬರುವ ಮೆದುಳು ಮತ್ತು ನರ ಸಂಬಂಧಿ ಸಮಸ್ಯೆಗಳು ಮತ್ತು ಚಿಕಿತ್ಸೆ ಕುರಿತು ಡಾ.ಶಾಸ್ತಾರ ಪಿ. ಅವರೊಂದಿಗೆ ಮಾತುಕತೆ, 1.25 ಭಾವಗೀತೆಗಳು: ಎನ್.ಶ್ರೀನಾಥ್, 3.00 ಡಾ.ಎಂ.ಬಾಲಮುರಳೀಕೃಷ್ಣ- ಹಾಡುಗಾರಿಕೆ. 4.00 ಮಹಿಳಾರಂಗ: ಕಲಿಕಾ ನ್ಯೂನತೆ ಇರುವ ಮಕ್ಕಳನ್ನು ಗುರುತಿಸುವುದು ಹೇಗೆ?, ಅಧ್ಯಾಪಕಿ ರೂಪಾರಾವ್ ಅವರೊಂದಿಗೆ ಮಾತುಕತೆ, 4.45 ಹಿಂದಿ ಪಾಠ: ಅನೂರಾಧಾ ಮೂರ್ತಿ, 6.00 "ಅಂಚೆ-ಅಂಕನ ಆಕಾಶವಾಣಿ ಅಂಕಣ: ಪ್ರಾಯೋಜಿತ ಬಾನುಲಿ ಸರಣಿ, 6.50 ಕೃಷಿರಂಗ: "ಹಣ್ಣು-ಹೊನ್ನು" ತೋಟಗಾರಿಕಾ ಬೆಳೆಗಳಲ್ಲಿ ವಿಮಾ ಯೋಜನೆಗಳನ್ನು ಕುರಿತು ಸಂವಾದದಲ್ಲಿ ಭಾಗವಹಿಸುತ್ತಾರೆ ವಿ.ಎನ್. ಅಶ್ವಿನಿ ಹಾಗೂ ಕೆ.ಎಸ್.ಸತೀಶ್. 9.30 ಮತ್ತೆ ಕೇಳಿ "ಹಾದಿಯಲ್ಲಿ ಕಂಡ ಮುಖ": ಮೂರು ದಶಕಗಳ ಕಾಲ ರೇಲ್ವೇ ಚಾಲಕರಾದಿಗ್ಗೆ ಜಿ.ಕೆ.ಅನಂತ ಅವರೊಂದಿಗೆ ಸಂದರ್ಶನ, ಸಂದರ್ಶಕರು-ಅಬ್ದುಲ್ ರಶೀದ್, 10.00 ನಾಟಕ- ಸರಿಯುತ್ತಿರುವ ರಾತ್ರಿ.

ನಾಲ್ಕು ರಾಜ್ಯಗಳ ಫಲಿತಾಂಶ ಮುಂಬರುವ

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವಿನ ದಿಕ್ಸೂಚಿ

ಮೈಸೂರು, ಡಿ.3(ಎಸ್‌ಬಿಡಿ)– ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿ, ಅಧಿಕಾರ ಹಿಡಿದಿರುವುದು ಬಿಜೆಪಿ ಪಾಳಯದ ಹುಮ್ಮಸ್ಸು ಹೆಚ್ಚಿಸಿದೆ. ಲೋಕಸಭಾ ಚುನಾವಣೆ ತಯಾರಿಯಲ್ಲಿರುವ ಬಿಜೆಪಿಯ ಉತ್ಸಾಹ ಇಮ್ಮಡಿಯಾಗಿದೆ. ಈ ಸಂಬಂಧ ಮೈಸೂರಿನ ಹಲವು ಮುಖಂಡರು ಪ್ರತಿಕ್ರಿಯಿಸಿ, ಇಂದಿನ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಪ್ರತಿಪಾದಿಸಿದ್ದಾರೆ. ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕೆಂಬ ಜನರ ಭಾವನೆ ಈ ಫಲಿತಾಂಶದಲ್ಲಿ ವ್ಯಕ್ತವಾಗಿದೆ. ಈ ಮೂಲಕ ಮೋದಿ ಅವರು ಹ್ಯಾಟ್ರಿಕ್ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸುವುದು ನಿಶ್ಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದ ಜನ ಮೋದಿಜೀ ಅವರ ನಾಯಕತ್ವಕ್ಕೆ ಜೈ ಎಂದಿದ್ದಾರೆ. ತೆಲಂಗಾಣದಲ್ಲಿ ಹೆಚ್ಚು ಸೀಟುಗಳು ಬಂದಿಲ್ಲವಾದರೂ ತೆಲಂಗಾಣದ ಹಾಲಿ ಮುಖ್ಯಮಂತ್ರಿಯಾಗಿ ಕಣದಲ್ಲಿದ್ದ ಕೆ.ಚಂದ್ರಶೇಖರ್ ರಾವ್(ಕೆಸಿಆರ್) ಮತ್ತು ಕಾಂಗ್ರೆಸ್‌ನ ಸಂಭವನೀಯ ಮುಖ್ಯಮಂತ್ರಿ ಅಭ್ಯರ್ಥಿ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ರೇವಂತ್ ರೆಡ್ಡಿ ಇಬ್ಬರನ್ನೂ ಸೋಲಿಸಿರುವುದು ಬಿಜೆಪಿ. ದಕ್ಷಿಣ ಭಾರತದಲ್ಲೂ ಕೂಡ ಬಿಜೆಪಿ ಪ್ರಬಲವಾಗಿ ಬೆಳೆಯುತ್ತಿದೆ ಎಂಬುದಕ್ಕೆ ಈ ಫಲಿತಾಂಶ ದಿಕ್ಸೂಚಿಯಾಗಿದೆ. 2019ರಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿ 30 ಸ್ಥಾನಗಳನ್ನು ಗೆದ್ದು ಅತೀ ಹೆಚ್ಚು ಸ್ಥಾನ ಪಡೆದುಕೊಂಡ ಪಕ್ಷ ಎಂಬ ಹೆಗ್ಗಳಿಕೆ ಪಡೆದಿತ್ತು. ಈ ಬಾರಿಯೂ 2024ರಲ್ಲೂ ಇನ್ನೂ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ. ಒಂದು ವೇಳೆ ಕರ್ನಾಟಕದಿಂದ ಲೂಟಿ ಮಾಡಿ, ತೆಲಂಗಾಣದ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಹಣ ಕಳುಹಿಸದಿದ್ದರೆ ತೆಲಂಗಾಣದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿರಲಿಲ್ಲ.

- ಪ್ರತಾಪ್ ಸಿಂಹ, ಸಂಸದ



ಮೂರು ರಾಜ್ಯಗಳಲ್ಲಿ ಬಿಜೆಪಿ ಪ್ರಚಂಡ ಜಯಭೇರಿ ಬಾರಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಇದು ದಿಕ್ಸೂಚಿಯಾಗಲಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಮೇಲೆ ಅಲ್ಲಿನ ಜನರಲ್ಲಿರುವ ವಿಶ್ವಾಸ ಫಲಿತಾಂಶದಲ್ಲಿ ವ್ಯಕ್ತವಾಗಿದೆ. ನಿರೀಕ್ಷೆಗೂ ಮೀರಿ ಮತ ನೀಡಿ, ಆಶೀರ್ವದಿಸಿದ್ದಾರೆ. ಮೋದಿ ಅವರ ನಾಯಕತ್ವವನ್ನು ವಿಶ್ವವೇ ಮೆಚ್ಚಿಕೊಂಡಿದ್ದು, ಭಾರತೀಯರು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಬೇಕೆಂದು ಬಯಸಿದ್ದಾರೆ. ಎರಡು ಬಾರಿ ಪ್ರಧಾನಿಯಾಗಿ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿರುವ ಮೋದಿ ಅವರು ಹ್ಯಾಟ್ರಿಕ್ ಪ್ರಧಾನಿಯಾಗಲಿದ್ದಾರೆ. ಕಾಂಗ್ರೆಸ್‌ನ ದುರಾಡಳಿತ, ಜನ ವಿರೋಧಿ ನೀತಿ ಹಾಗೂ ಭ್ರಷ್ಟಾಚಾರದಿಂದ ಜನರು ಕಂಗಾಲಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ದೇಶ ಮೊದಲು ಎಂಬುದು ಜನರಿಗೆ ತಿಳಿದಿದೆ.

-ಎಲ್.ನಾಗೇಂದ್ರ, ಮಾಜಿ ಶಾಸಕ



ಪಂಚರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಎನ್ನುವುದಕ್ಕಿಂತ ಹೆಚ್ಚಾಗಿ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂಬುದು ಎಲ್ಲರ ಸ್ಪಷ್ಟ ಭಾವನೆಯಾಗಿತ್ತು. ಆ ಹಿನ್ನೆಲೆಯಲ್ಲಿ ಈ ಚುನಾವಣೆ ಅತ್ಯಂತ ಮಹತ್ವ ಪಡೆದುಕೊಂಡಿತ್ತು. ನಮ್ಮ ನಿರೀಕ್ಷೆ ಮೀರಿ ಜನ ಬಿಜೆಪಿ ಪರವಾಗಿದ್ದಾರೆ ಎಂಬುದು ಸಾಬೀತಾಗಿದೆ. ದೇಶದ ಪ್ರಧಾನಿ ಮೋದಿ ಅವರ ಆಡಳಿತ, ಅವರು ತೆಗೆದುಕೊಳ್ಳುವ ತೀರ್ಮಾನವನ್ನು ಮೆಚ್ಚಿ ಅವರ ನಾಯಕತ್ವಕ್ಕೆ ನೀಡಿದಂತಹ ಮನ್ನಣೆ ಇದಾಗಿದೆ. ನಿಶ್ಚಿತವಾಗಿ 2024ರ ಲೋಕಸಭಾ ಚುನಾವಣೆಯಲ್ಲಿ ಹಿಂದಿಗಿಂತ ಹೆಚ್ಚು ಸ್ಥಾನಗಳನ್ನು ಪಡೆದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ರಾಷ್ಟ್ರೀಯತೆ ಹಿನ್ನೆಲೆ ಹಾಗೂ ಬಿಜೆಪಿ ನಾಯಕತ್ವದಲ್ಲಿ ಗೊಂದಲ ಇಲ್ಲದಿರುವುದರಿಂದ ಜನ ವಿಶ್ವಾಸವಿಟ್ಟು, ಹರಸಿದ್ದಾರೆ.

-ಸಿ.ಹೆಚ್.ವಿಜಯಶಂಕರ್, ಮಾಜಿ ಸಂಸದ



ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಮುಂದುವರೆಯಬೇಕು ಎಂಬ ಭಾವನೆ ಜನರಲ್ಲಿದೆ ಎನ್ನುವುದಕ್ಕೆ ಇಂದು ಪ್ರಕಟವಾದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಉದಾಹರಣೆಯಾಗಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಉತ್ತಮ ಆಡಳಿತ ನೀಡಿ, ಮತ್ತೆ ಅಧಿಕಾರಕ್ಕೆ ಬಂದಿದೆ. ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲೂ ನಿರೀಕ್ಷೆಗೂ ಮೀರಿ ಜನಬೆಂಬಲ ಸಿಕ್ಕಿದೆ. ತೆಲಂಗಾಣದಲ್ಲೂ ಬಿಜೆಪಿ ಸ್ಥಾನ ಹೆಚ್ಚಿಸಿಕೊಂಡಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಅಭೂತಪೂರ್ವ ಜನಾಶೀರ್ವಾದ ಸಿಕ್ಕಿದೆ. ಈ ಫಲಿತಾಂಶದಿಂದ ಕಾರ್ಯಕರ್ತರ ಹುಮ್ಮಸ್ಸು ಹೆಚ್ಚಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಗುರಿಯೊಂದಿಗೆ ನೂತನ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಂಘಟನೆ ಮಾಡಲಾಗುತ್ತಿದೆ. ಲೋಕಸಭೆ ನಂತರ ರಾಜ್ಯದಲ್ಲೂ ಮತ್ತೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ತರಬೇಕೆಂಬ ಆಶಯ ನಮ್ಮ ಕಾರ್ಯಕರ್ತರಲ್ಲಿದೆ.

- ಎಂ.ರಾಜೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ



ಈ ಚುನಾವಣೆ ಮೋದಿಯವರ ನೇತೃತ್ವ, ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಪರಿಕಲ್ಪನೆಯೊಂದಿಗೆ ಸರ್ವರಿಗೂ ಒಳಿತು ಮಾಡುವ ಮೋದಿ ಅವರ ನೇತೃತ್ವವನ್ನು ಜನ ಒಪ್ಪಿದ್ದಾರೆ. ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ಜನಪರ ಆಡಳಿತವನ್ನು ಮೆಚ್ಚಿ ಪುನರಾಯ್ಕೆ ಮಾಡಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಬೇಸತ್ತು ಮೋದಿಯವರ ನಾಯಕತ್ವವನ್ನು ಮೆಚ್ಚಿದ್ದಾರೆ. ಛತ್ತೀಸ್‌ಗಢದ ಜನರೂ ಕೂಡ ಮೋದಿಯವರು ಹಾಗೂ ರಮಣಸಿಂಗ್ ಅವರ ನೇತೃತ್ವಕ್ಕೆ ಮನ್ನಣೆ ನೀಡಿದ್ದಾರೆ. ಒಟ್ಟಾರೆ ಮಿನಿ ಸಮರದಲ್ಲಿ ಬಿಜೆಪಿ ಗೆದ್ದಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗುವುದು ಸ್ಪಷ್ಟವಾಗಿದೆ. ಚುನಾವಣಾ ಗಿಮಿಕ್ ಗ್ಯಾರಂಟಿಗಳ ನೋಡಿರುವ ಜನ ಮೋದಿಯೇ ಗ್ಯಾರಂಟಿ ಎನ್ನುವುದನ್ನು ಒಪ್ಪಿಕೊಳ್ಳುತ್ತಿದ್ದಾರೆ.

-ಸಿದ್ದರಾಜು ಮಾಜಿ ಎಂಎಲ್‌ಸಿ

ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಉಂಟು ಮಾಡದು

2024ರ ಲೋಕಾ ಸಮರದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ದೊರೆಯಲಿದೆ ; ಕಾಂಗ್ರೆಸಿಗರ ಅತೀವ ವಿಶ್ವಾಸ

ಮೈಸೂರು,ಡಿ.3(ಪಿಎಂ)– ಭಾನುವಾರ ಫಲಿತಾಂಶ ಹೊರಬಿದ್ದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ರಾಜಸ್ಥಾನ, ಛತ್ತೀಸಗಢ, ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ ಭಾರಿಸಿದ್ದು, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಈ ಫಲಿತಾಂಶ ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ. ಮುಂದೆ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ಗೇ ಜನಾಶೀರ್ವಾದ ದೊರೆಯಲಿದೆ ಎಂದು ಅತೀವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



2024ರ ಲೋಕಸಭಾ ಚುನಾವಣೆಯ ಮೇಲೆ ಈ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ. ಕರ್ನಾಟಕದಲ್ಲಂತೂ ಸ್ಥಳೀಯ ನಾಯಕತ್ವ ಸುಭದ್ರವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ನಾಡಿನ ಜನತೆ ಕಾಂಗ್ರೆಸ್‌ಗೆ ಜನ ಬೆಂಬಲ ನೀಡಲಿದ್ದಾರೆ. ಕಳೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನುಡಿದಂತೆ ನಡೆದಿದ್ದೂ ತೆಲಂಗಾಣದಲ್ಲಿ ಕಾಂಗ್ರೆಸ್ ಜಯ ಸಾಧಿಸಲು ಸಾಧ್ಯ ಮಾಡಿದೆ. ದೇಶದಲ್ಲಿ ವಿರೋಧ ಪಕ್ಷಗಳು ಮತ್ತಷ್ಟು ಸದೃಢವಾಗಲು ಈ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಲಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಕಾರ್ಯಕ್ರಮಗಳನ್ನು ನೀಡಿತ್ತು. ಹಾಗಾಗಿ ಇಲ್ಲಿ ಸೋಲುವ ನಿರೀಕ್ಷೆ ಕಾಂಗ್ರೆಸ್‌ಗೆ ಇರಲಿಲ್ಲ. ಮತ್ತಷ್ಟು ಸಕ್ರಿಯವಾಗಿ ಜನರ ನಡುವೆ ಕೆಲಸ ಮಾಡಬೇಕು ಎನ್ನುವುದನ್ನು ಈ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ತೋರಿಸಿಕೊಟ್ಟಿದೆ.

-ಹೆಚ್.ಎ.ವೆಂಕಟೇಶ್, ಕಾಂಗ್ರೆಸ್ ಮುಖಂಡರು



ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಸಂತಸ ತಂದಿದೆ. ಉಳಿದ ಮೂರು ರಾಜ್ಯಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸುವ ಭರವಸೆ ಇತ್ತು. ಆದರೆ ಕೊನೆ ಘಳಿಗೆಯಲ್ಲಿ ಏನೂ ಹೆಚ್ಚು ಕಡಿಮೆ ಆಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟು ಕಾಂಗ್ರೆಸ್‌ಗೆ ಓಟು ಮಾಡಿದ ಎಲ್ಲಾ ಮತದಾರರಿಗೆ ಧನ್ಯವಾದ ಹೇಳಬಯಸುತ್ತೇನೆ. ಈ ಫಲಿತಾಂಶವು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಉಂಟು ಮಾಡುವುದಿಲ್ಲ. ಕರ್ನಾಟಕದಲ್ಲಿ ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಸಿದ್ದರಾಮಯ್ಯನವರು ಜನಪರವಾದ ಅನೇಕ ಭಾಗ್ಯಗಳನ್ನು ನೀಡಿದರು. ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನುಡಿದಂತೆ ಗ್ಯಾರಂಟಿಗಳನ್ನು ಈಡೇರಿಸಿದರು. ಈ ಹಿನ್ನೆಲೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಅಲೆ ಕೆಲಸ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ. ಅಲ್ಲದೆ, ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶದಲ್ಲಿ ಕಾಂಗ್ರೆಸ್ ಪರವಾದ ಅಲೆ ಎಳಲಿದೆ.

-ಡಾ.ಡಿ.ತಿಮ್ಮಯ್ಯ, ವಿಧಾನ ಪರಿಷತ್ ಸದಸ್ಯರು



ರಾಜಸ್ಥಾನ, ಛತ್ತೀಸಗಢ, ಮಧ್ಯಪ್ರದೇಶದಲ್ಲಿ ಬಿಜೆಪಿ ಪರ ಫಲಿತಾಂಶ ಬಂದಿರಬಹುದು. ಆದರೆ ಈ ರಾಜ್ಯಗಳಲ್ಲಿ ಕಳೆದ ವಿಧಾನಸಭಾ ಚುನಾವಣೆಗಿಂತಲೂ ಶೇಡಕವಾರು ಮತದಾನದ ಕಾಂಗ್ರೆಸ್‌ಗೆ ಹೆಚ್ಚಿದೆ. ಈ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಗೆಲುವು ದೊರೆಯುವ ವಿಶ್ವಾಸ ಹೊಂದಿದ್ದೆವು. ಮೂರು ರಾಜ್ಯಗಳ ಸೋಲಿನಿಂದ ಕಾಂಗ್ರೆಸ್ ಧೃತಿಗೇಡುವ ಅಗತ್ಯವಿಲ್ಲ. ಇದನ್ನು ಪಕ್ಷ ಗಂಭೀರವಾಗಿ ಪರಿಗಣಿಸಲಿದೆ. ಮುಂಬರುವ ಲೋಕಸಭಾ ಚುನಾವಣೆ ಮೇಲೆ ಇಂದಿನ ಫಲಿತಾಂಶವು ಯಾವುದೇ ಪರಿಣಾಮ ಉಂಟು ಮಾಡುವುದಿಲ್ಲ. ಅದಾಗ್ಯೂ ಕಾಂಗ್ರೆಸ್ ಲೋಕಸಭಾ ಚುನಾವಣೆಗಾಗಿ ಸಮರೋಪದಿಯಲ್ಲಿ ತೊಡಗಿಸಿಕೊಳ್ಳಲಿದೆ. ಮೂರು ರಾಜ್ಯಗಳ ಸೋಲಿನ ಕಾರಣಗಳ ಸಂಬಂಧ ಅವಲೋಕನ ಮಾಡಿಕೊಳ್ಳಲಿದೆ.

-ಡಾ.ಬಿ.ಜೆ.ವಿಜಯಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರು



ಮೂರು ರಾಜ್ಯಗಳ ಸೋಲಿನಿಂದ ಕಾಂಗ್ರೆಸ್ ಕುಗ್ಗುವುದಿಲ್ಲ. ತೆಲಂಗಾಣದ ಗೆಲುವಿನಿಂದ ಹಿಗ್ಗುವುದೂ ಇಲ್ಲ. ಸೋಲಿನ ತಪ್ಪುಗಳನ್ನು ತಿದ್ದುಕೊಂಡು ಮುಂಬರುವ ಚುನಾವಣೆಗಳಲ್ಲಿ ಜನರ ವಿಶ್ವಾಸ ಗಳಿಸಲು ಮುಂದಾಗಲಿದ್ದೇವೆ. ಕಾಂಗ್ರೆಸ್ ಅಧಿಕಾರದಲ್ಲಿದ್ದ ರಾಜಸ್ಥಾನದಲ್ಲಿ ಒಂದೇ ಪಕ್ಷವನ್ನು ಜನ ನಿರಂತರವಾಗಿ ಗೆಲ್ಲಿಸಿಲ್ಲ. ನಾವು ಉತ್ತಮ ಆಡಳಿತ ನೀಡಿದ್ದರೂ ಅಲ್ಲಿ ಪ್ರತಿ ವಿಧಾನಸಭಾ ಚುನಾವಣೆಯಲ್ಲಿ ಬದಲಾವಣೆ ಬಯಸುವುದನ್ನು ಕಾಣಬಹುದು. ತೆಲಂಗಾಣದಲ್ಲಿ ಕಾಂಗ್ರೆಸ್ ನಾಯಕರ ಕೆಲಸವು ಜನಾಶೀರ್ವಾದ ಪಡೆಯುವಲ್ಲಿ ಯಶಸ್ವಿಯಾಗಿದೆ. ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿರುವುದು ತೆಲಂಗಾಣದ ಗೆಲುವಿಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಜನತೆಯ ವಿಶ್ವಾಸ ಗಳಿಸಿದ್ದೇವೆ. ಹೀಗಾಗಿ ಲೋಕಸಭೆ ಸೇರಿದಂತೆ ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಜನ ಬೆಂಬಲ ವ್ಯಕ್ತವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಲೋಕಸಭೆಗೆ ಈ ಫಲಿತಾಂಶ ದಿಕ್ಸೂಚಿ ಎಂದು ಭಾವಿಸುವುದಿಲ್ಲ.

-ಡಾ. ಪುಷ್ಪಾ ಅಮರನಾಥ್, ಅಧ್ಯಕ್ಷರು, ರಾಜ್ಯ ಮಹಿಳಾ ಕಾಂಗ್ರೆಸ್.



ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಜನಾದೇಶವನ್ನು ಗೌರವದಿಂದ ಸ್ವೀಕರಿಸಲಿದೆ ಆಯಾಯ ರಾಜ್ಯಗಳಲ್ಲಿ ಸೋಲಿನ ಕಾರಣಗಳನ್ನು ಅವಲೋಕಿಸಿ ಜನರ ವಿಶ್ವಾಸ ಗಳಿಸಲು ಮುಂದಾಗಲಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ದಿಕ್ಸೂಚಿಯಾಗಲ್ಲ.

-ಕೆ.ಮಹೇಶ್, ಕಾಂಗ್ರೆಸ್ ಗ್ರಾಮಾಂತರ ವಕ್ತಾರರು

ತನಿಖಾ ಸಂಸ್ಥೆಗಳ ದುರ್ಬಳಕೆಯಿಂದ ಬಿಜೆಪಿಗೆ ಗೆಲುವು : ಹೆಚ್.ಸಿ.ಮಹದೇವಪ್ಪ



ಹೊಸಪೇಟೆ: ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿದ್ದರಿಂದ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಸೋಲು ಉಂಟಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.

ಭಾನುವಾರ ಇಲ್ಲಿ ಮಾಧ್ಯಮದವರಿಗೆ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ತೆಲಂಗಾಣದಲ್ಲಿ ಸಹ ಇದೇ ಪ್ರಯತ್ನ ನಡೆದರೂ ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿದರು. ಕರ್ನಾಟಕದಲ್ಲಿ ಜಾರಿಗೆ ಬಂದ ಗ್ಯಾರಂಟಿಗಳ ಪ್ರಭಾವವೂ ತೆಲಂಗಾಣದಲ್ಲಿ ಆಗಿದೆ ಎಂದರು. ರಾಜಸ್ಥಾನದಲ್ಲಿ ಆಡಳಿತ ವಿರೋಧಿ ಅಲೆ ಇರಲಿಲ್ಲ, ಆದರೂ ಕಾಂಗ್ರೆಸ್ ಸೋಲು ಕಂಡಿರುವುದು ಅಚ್ಚರಿ ತಂದಿದೆ ಎಂದರು. ಈ ವಿಧಾನಸಭೆ ಚುನಾವಣೆ ಫಲಿತಾಂಶವು ಲೋಕಸಭಾ ಚುವಾವಣೆಯ ದಿಕ್ಸೂಚಿ ಅಲ್ಲ ಎಂದ ಅವರು, ಇದೇ 6ರಂದು ಎಐಸಿಸಿ ಅಧ್ಯಕ್ಷರು ವಿರೋಧ ಪಕ್ಷಗಳ ಸಭೆ ಕರೆದಿದ್ದು, ಮುಂದಿನ ನಡೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.



ಕಾಂಗ್ರೆಸ್ ಗ್ಯಾರಂಟಿಗಳನ್ನು ನಕಲು ಮಾಡಿ ಮಧ್ಯಪ್ರದೇಶದಲ್ಲಿ ಹಿಂದಿನ ಆಡಳಿತಾವಧಿಯಲ್ಲಿ ಬಿಜೆಪಿ, 1,250 ರೂ. ಅನ್ನು ಜನತೆ ಖಾತೆ ಹಾಕಲಾಯಿತು. ಹಬ್ಬವೊಂದರಲ್ಲಿ ಮಹಿಳೆಯರ ಖಾತೆಗೆ 250 ರೂ. ಜಮಾ ಮಾಡಲಾಯಿತು. ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ್ದೇ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣ. ದಕ್ಷಿಣ ಭಾರತದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಂಡಿದೆ. ಈ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆ ಮೇಲೆ ಯಾವುದೇ ಪರಿಣಾಮ ಉಂಟು ಮಾಡಲ್ಲ. **-ಎಂ.ಕೆ.ಸೋಮಶೇಖರ್,** ಮಾಜಿ ಶಾಸಕರು.

ಮೈಸೂರಲ್ಲಿ ಬಿಜೆಪಿ ಸಂಭ್ರಮಾಚರಣೆ



ಮೈಸೂರು, ಡಿ.3(ಎಸ್‌ಬಿಡಿ)– ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿರುವ ಹಿನ್ನೆಲೆಯಲ್ಲಿ ಮೈಸೂರಿನ ಬಿಜೆಪಿ ಕಚೇರಿ ಬಳಿ ಸಂಭ್ರಮಾಚರಿಸಲಾಯಿತು.

ಬಿಜೆಪಿ ಮೈಸೂರು ನಗರಾಧ್ಯಕ್ಷರೂ ಆದ ಕೆ.ಆರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ವಿತರಿಸಲಾಯಿತು. ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇನ್ನಿತರ ನಾಯಕರ ಫೋಟೋ ಹಿಡಿದು, 'ಸೆಮಿ ಫೈನಲ್ ಗೆದ್ದಿದ್ದೇವೆ ಫೈನಲ್‌ನಲ್ಲೂ ನಮಗೇ ಗೆಲುವು' ಎಂದು ಘೋಷಣೆ ಕೂಗಿದರು.

ಈ ವೇಳೆ ಶಾಸಕ ಶ್ರೀವತ್ಸ ಮಾತನಾಡಿ, ಪಂಚರಾಜ್ಯ ಚುನಾವಣೆಯ ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟವಾಗಿದ್ದು, ಮಧ್ಯಪ್ರದೇಶ, ರಾಜಸ್ತಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ. ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದೆ. ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲರೂ ಬಿಜೆಪಿ ಬೆಂಬಲಿಸಿದ್ದಾರೆ. ಸೆಮಿ ಫೈನಲ್‌ನಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ. ಫೈನಲ್ ಮ್ಯಾಚ್ ಆಗಿರುವ 2024ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಯಶಸ್ವಿಯಾಗಲಿದ್ದು, ಮೋದಿ ಅವರು ಹ್ಯಾಟ್ರಿಕ್ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ವಕ್ತಾರ ವಸಂತಕುಮಾರ್ ಮಾತನಾಡಿ, ಮೂರು ರಾಜ್ಯಗಳಲ್ಲಿ ಗೆದ್ದಿರುವ ಬಿಜೆಪಿ, ತೆಲಂಗಾಣದಲ್ಲೂ ಉತ್ತಮ ಸಂಘಟನೆಯೊಂದಿಗೆ ಸ್ಥಾನಗಳನ್ನು ಹೆಚ್ಚಿಸಿಕೊಂಡಿದೆ. ಎಲ್ಲಿಯೂ ಕಾಂಗ್ರೆಸ್‌ನ ಚುನಾವಣಾ ಗಿಮಿಕ್ ಗ್ಯಾರಂಟಿಗಳು ಫಲಪ್ರದವಾಗಿಲ್ಲ. ಕರ್ನಾಟಕ ವಿಧಾನಸಭಾ ಚುನಾವಣೆ ಸೋಲಿನಿಂದ ಹತಾಶರಾಗಿದ್ದ ಕಾರ್ಯಕರ್ತರಲ್ಲಿ ಈ ಫಲಿತಾಂಶ ಉತ್ಸಾಹ ಮೂಡಿಸಿದೆ. ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರೊಂದಿಗೆ ಸಂಘಟನೆ ಮಾಡಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ವಿಜಯ ಪತಾಕೆ ಹಾರಿಸಲು ಹುಮ್ಮಸ್ಸು ಸಿಕ್ಕಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಮಾಜಿ ಶಾಸಕ ಎಲ್.ನಾಗೇಂದ್ರ, ಮಾಜಿ ಮೇಯರ್ ಶಿವಕುಮಾರ್, ನಗರ ಪ್ರಧಾನ ಕಾರ್ಯದರ್ಶಿಗಳಾದ ವಾಣೀಶ್, ಸೋಮಸುಂದರ್, ಗಿರಿಧರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ, ಮಹೇಂದ್ರ, ಸರ್ವಮಂಗಳ, ಜೋಗಿ ಮಂಜು, ಮಹೇಶ್ ರಾಜೇ ಅರಸ್, ಸಂತೋಷ್, ಪ್ರದೀಪ್ ಸೇರಿದಂತೆ ಅನೇಕ ಮುಖಂಡರು, ಕಾರ್ಯ ಕರ್ತರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾಗಿ ತಮೂರಿಗೆ ಆಗಮಿಸಿದ ಬಿಳಿಗೆರೆ ಗ್ರಾಮದ ಬಿ.ಕೆ.ವಿಶ್ವನಾಥ್ ಅವರನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟ ಪೂರ್ವ ಅಧ್ಯಕ್ಷ ಬಿ.ಸುಬ್ರಮಣ್ಯ ಅಭಿನಂದಿಸಿದರು. ಈ ವೇಳೆ ಸಂಘದ ಹುಣಸೂರು ತಾಲೂಕು ಅಧ್ಯಕ್ಷ ಕುನ್ನೇಗೌಡರು, ಗಂಡನಹಳ್ಳಿ ವೆಂಕಟೇಶ್, ಡಾ.ಪರಶುರಾಮ್, ನಂದೀಶ , ಡಾ ಭಾರತ್, ಮಾದೇವ, ಪೈ.ಬೀರೇಶ್ ಮತ್ತಿತರರು ಉಪಸ್ಥಿತರಿದ್ದರು.





ಮೈಸೂರಿನ 59ನೇ ವಾರ್ಡ್ ಕುವೆಂಪು ನಗರದ 'ಅಷ್ಟವರ್ಣ ಉದ್ಯಾನವನ'ದ ನಾಮಫಲಕವನ್ನು ಕೆ.ಆರ್.ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಅನಾವರಣಗೊಳಿಸಿದರು. ಈ ವೇಳೆ ಉದ್ಯಾನದ ಅಭಿವೃದ್ಧಿಗೆ ಶ್ರಮಿಸಿದ ಮಾಜಿ ಮೇಯರ್ ಸುನಂದಾ ಪಾಲನೇತ್ರ ಅವರನ್ನು ಅಭಿನಂದಿಸಿ, ಅವರ ಕಾರ್ಯ ವೈಖರಿಯನ್ನು ಶ್ಲಾಘಿಸಿದರು. ಈ ವೇಳೆ ಬಿಜೆಪಿ ಮುಖಂಡರಾದ ಜಗದೀಶ್, ಕೇಬಲ್ ರಮೇಶ್, ಸಂಪತ್, ರಾಜೇಶ್, ಜಾದವ್, ಮನೋಜ್ ಕುಮಾರ್, ಹೇಮಂತ್, ಕುಮಾರ್ ಗೌಡ, ಪಚ್ಚು, ವಕೀಲ ಶಿವರಾಜ್, ರೂಪ, ನಾಗರತ್ನ ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

ದೇಶದ ಅಖಂಡತೆ, ಏಕತೆ, ರಕ್ಷಣೆಗೆ ನರೇಂದ್ರ ಮೋದಿಯವರ ನಾಯಕತ್ವ ಅಗತ್ಯವೆಂದು ಸಾಬೀತು

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರೂ ಆದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು,ಡಿ.3(ಪಿಎಂ)– ಇನ್ನೇನು ಗೆದ್ದೇ ಬಿಟ್ಟೆವು ಎಂದು ಕಾಂಗ್ರೆಸ್‌ನವರು ಬೀಗುತ್ತಿದ್ದರು. ಆದರೆ ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶವು ದೇಶದ ಅಖಂಡತೆ, ಏಕತೆ, ರಕ್ಷಣೆಗೆ ನರೇಂದ್ರ ಮೋದಿಯವರ ನಾಯಕತ್ವ ಅಗತ್ಯವೆಂದು ಸಾಬೀತುಪಡಿಸಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರೂ ಆದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದರು.

'ಮೈಸೂರು ಮಿತ್ರ'ನಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಸ್ಥಾನ, ಛತ್ತೀಸಗಢ', ಮಧ್ಯಪ್ರದೇಶದಲ್ಲಿ ಬಿಜೆಪಿ_ ಗೆಲುವು ಈ ದೇಶಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅನಿವಾರ್ಯ ಎನ್ನುವುದನ್ನು ತೋರಿಸಿದೆ. ಇಡೀ ಪ್ರಪಂಚವೇ ನರೇಂದ್ರ ಮೋದಿಯವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ವಿಶ್ವ ಮಟ್ಟದಲ್ಲಿ ಅವರು ಗೌರವಕ್ಕೆ ಪಾತ್ರರಾಗಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ನಾಯಕತ್ವಕ್ಕೆ ಬೇರೆ ಯಾರೂ ಸಾಟಿ ಇಲ್ಲ ಎಂಬುದು ಸಾಬೀತಾಗಿದೆ ಎಂದರು.

ಮುಂದಿನ ಲೋಕಸಭಾ ಚುನಾವಣೆಗೂ ಈ ಫಲಿತಾಂಶ ದಿಕ್ಸೂಚಿಯಾಗಲಿದ್ದು, ದೇಶದ 139 ಕೋಟಿ ಜನತೆಗೆ ಮೋದಿಯವರ ನಾಯಕತ್ವವೇ ಗ್ಯಾರಂಟಿ. ಕಾಂಗ್ರೆಸ್‌ನವರ ಐದು ಗ್ಯಾರಂಟಿಗಳಲ್ಲ. ತೆಲಂಗಾಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡೆಸಿದ ತೀವ್ರ ಪೈಪೋಟಿಯಿಂದ ಕೆಸಿಆರ್ ನೇತೃತ್ವದ ಆಡಳಿತರೂಢ ಬಿಆರ್‌ಎಸ್ ಪಕ್ಷ ಸೋಲು ಕಂಡಿತು. ಅಂತಿಮವಾಗಿ ಕಾಂಗ್ರೆಸ್‌ಗೆ ಅಧಿಕಾರ ಒಲಿದಿದೆ ಎಂದು ಹೇಳಿದರು.

ಕರ್ನಾಟಕ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮುಂದೆ ಪ್ರಧಾನಿಯಾಗುತ್ತಾರೆ ಎಂದು ದಲಿತ ಸಮುದಾಯವನ್ನು ಕಾಂಗ್ರೆಸ್‌ನಿಂದ ಸೆಳೆಯಲಾಯಿತು. ಜೊತೆಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಅವರ ಸಮುದಾಯದ ಶೇ.90ರಷ್ಟು ಓಟು ಕಾಂಗ್ರೆಸ್‌ಗೆ ಬರುವಂತಾಯಿತು. ಅದೇ ರೀತಿಯಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆಂದು ಅವರ ಸಮುದಾಯದ ಶೇ.40ರಷ್ಟು ಓಟುಗಳು ಕಾಂಗ್ರೆಸ್‌ಗೆ ಬಂದವು ಎಂದು ವಿಶ್ಲೇಷಿಸಿದರು.



ಇದರೊಂದಿಗೆ ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಕೈಬಿಟ್ಟಿದ್ದು ಕಾಂಗ್ರೆಸ್ ಅನುಕೂಲಕರ ವಾತಾವರಣ ಸೃಷ್ಟಿಸಿಕೊಳ್ಳಲು ಸಾಧ್ಯವಾಯಿತು. ಅಧಿಕಾರಕ್ಕೆ ಬಂದರೆ ಸದರಿ ಮೀಸಲಾತಿ ಮರು ಜಾರಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತು. ಅಲ್ಲದೆ, ಅಂದಿನ ರಾಜಕೀಯ ಸನ್ನಿವೇಶದಲ್ಲಿ ದಕ್ಷಿಣ ಕರ್ನಾಟಕದಲ್ಲಿ ಜೆಡಿಎಸ್ ಭದ್ರ ಕೋಟೆ ಭೇದಿಸಲು ಬಿಜೆಪಿ ತೀರ್ಮಾನಿಸಿತ್ತು. ಈ ಕಾರಣಗಳಿಂದ ಕಾಂಗ್ರೆಸ್‌ಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಿ ರಾಜ್ಯದಲ್ಲಿ ಗೆಲುವು ಸಾಧ್ಯವಾಯಿತೇ ಹೊರತು, ಅದರ ಐದು ಗ್ಯಾರಂಟಿಗಳಿಂದಲ್ಲ ಎಂದು ಹೇಳಿದರು.

ನಕ್ಕರೆ ಅದೇ ಸ್ವರ್ಗ

ಟೀಚರ್ : 'ಸತ್ಯ ಹರಿಶ್ಚಂದ್ರನ ಕಥೆಯಿಂದ ತಿಳಿಯಬೇಕಾದ ನೀತಿ ಏನು?'
ವಿದ್ಯಾರ್ಥಿ : 'ಕಷ್ಟ ಕಾಲದಲ್ಲಿ ಹೆಂಡತಿ, ಮಕ್ಕಳನ್ನು ಮಾರಬಹುದು'!?

ಮೈಸೂರು ಮಿತ್ರ
ಸೋಮವಾರ, 4 ಡಿಸೆಂಬರ್ 2023
ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)
ಸಂಪಾದಕ: ಎಂ.ಗೋವಿಂದೇಗೌಡ M.A.

ಅಮೃತವಾಹಿನಿ.........

'ಎತ್ತರದ ಶಿಖರದ ಮೇಲೆ ಕುಳಿತ ಕಾಗೆಯೊಂದು ಯಾವತ್ತಿಗೂ ಗರುಡ ಆಗಲಾರದು, ಹಾಗೆಂಯೇ ಗುಣದಿಂದ ಮನುಷ್ಯ ದೊಡ್ಡವನಾಗುತ್ತಾನೆ ಹೊರತು, ಎತ್ತರದ ಸ್ಥಾನದಲ್ಲಿ ಕುಳಿತುಕೊಳ್ಳುವುದರಿಂದಲ್ಲ...'

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { 'ಎತ್ತು ಏರಿಗೆ, ಎಮ್ಮೆ ನೀರಿಗೆ'

ನಿಮ್ಮ ಪತ್ರಗಳು

ಜನೌಷಧ ಕೇಂದ್ರಗಳ ಹೆಚ್ಚಳ ಸ್ವಾಗತಾರ್ಹ

ಮಾನ್ಯರೆ,



ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಯೋಜನೆಯಡಿ ದೇಶಾದ್ಯಂತ ಜನೌಷಧ ಕೇಂದ್ರಗಳ ಸಂಖ್ಯೆಯನ್ನು 10,000 ದಿಂದ 25,000ಕ್ಕೆ ಹೆಚ್ಚಿಸುವ ಯೋಜನೆಗೆ ವಿಧ್ಯುಕ್ತವಾಗಿ ಚಾಲನೆ ನೀಡಿರುವುದು ಸ್ವಾಗತಾರ್ಹವಾಗಿದೆ. ಜನೌಷಧ ಅಂಗಡಿಗಳು ಈಗ ಹೆಚ್ಚು ಜನಪ್ರಿಯವಾಗುತ್ತಿದ್ದು, ಕಡಿಮೆ ಬೆಲೆಗೆ ಔಷಧಿಗಳು ಲಭ್ಯವಿದ್ದು, ಇವುಗಳನ್ನು ಜನರಿಕ್ ಔಷಧಿಗಳು ಎಂದು ಕರೆಯಲಾಗುತ್ತಿದೆ. ಮಧುಮೇಹ ಕಾಯಿಲೆಯಿಂದ ಹಿಡಿದು ಬಹುತೇಕ ಕಾಯಿಲೆಗಳಿಗೆ ಜನರಿಕ್ ಔಷಧಿಗಳು ಲಭ್ಯವಾಗಿದ್ದು, ಮಧ್ಯಮ ವರ್ಗ ಹಾಗೂ ಬಡರೋಗಿಗಳಿಗೆ ಆಶಾಕಿರಣವಾಗಿದೆ. ಕೇಂದ್ರ ಮಾಜಿ ಸಚಿವ ದಿವಂಗತ ಅನಂತಕುಮಾರ್ ಅವರ ಪ್ರಯತ್ನದಿಂದ ಜನರಿಕ್ ಜನ ಔಷಧಿ ಕೇಂದ್ರಗಳು ಕೆಲವು ವರ್ಷಗಳ ಹಿಂದೆ ಪ್ರಾರಂಭವಾಗಿ ಇಂದು ದೇಶದ ಬಹುತೇಕ ಪ್ರದೇಶಗಳಲ್ಲಿ ಈ ಔಷಧಿ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ ಕೆಲವು ವೈದ್ಯರು, ಜನರಿಕ್ ಔಷಧಿಗಳು ಅಷ್ಟೊಂದು ಪರಿಣಾಮಕಾರಿಯಲ್ಲ ಎಂಬ ಸಲಹೆಯನ್ನು ತಮ್ಮ ರೋಗಿಗಳಿಗೆ ನೀಡುತ್ತಿರುವ ವಿಚಾರವೂ ಬಯಲಾಗುತ್ತಿವೆ. ಈ ಬಗ್ಗೆ ಭಾರತದ ಔಷಧಿ ನಿಯಂತ್ರಕರು ಸ್ಪಷ್ಟನೆ ನೀಡಬೇಕಾಗಿದೆ. ಜನರಿಕ್ ಔಷಧಿಗಳನ್ನು ಖರೀದಿಸುತ್ತಿರುವವರ ಸಂಖ್ಯೆ ಕೂಡ ಹೆಚ್ಚುತ್ತಿದೆ. ಬಹುತೇಕ ಜನ ಔಷಧಿ ಅಂಗಡಿಗಳ ಮುಂದೆ ಔಷಧಿಗಳನ್ನು ಖರೀದಿಸಲು ಸಾಲುಗಟ್ಟಿ ನಿಂತಿರುವುದನ್ನು ಕಾಣಬಹುದು. ಒಟ್ಟಿನಲ್ಲಿ ಜನ ಔಷಧ ಅಂಗಡಿಗಳನ್ನು 25,000 ರವರೆಗೆ ವಿಸ್ತರಣೆ ಮಾಡಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ.

–ಕೆ.ವಿ.ವಾಸು, ವಕೀಲರು ಮತ್ತು ನೋಟರಿ, ಮೈಸೂರು

ಪಿಡಿಓ ಹುದ್ದೆಗೆ ನೇಮಕಾತಿಯ ಪ್ರಕ್ರಿಯೆ ಆದಷ್ಟು ಬೇಗ ಶುರುವಾಗಲಿ

ಮಾನ್ಯರೆ,

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ ಖಾಲಿ ಇರುವ ಸಾವಿರಕ್ಕೂ ಹೆಚ್ಚು ಪಿಡಿಓ ಹುದ್ದೆಯ ನೇಮಕಾತಿಗೆ ಸರ್ಕಾರ ಆದಷ್ಟು ಬೇಗ ಅಧಿಸೂಚನೆ ಹೊರಡಿಸಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕಿದೆ. ಈಗಾಗಲೇ ತಡವಾಗಿರುವ ಕಾರಣ, ಸಾಕಷ್ಟು ಅಭ್ಯರ್ಥಿಗಳು ನಿರೀಕ್ಷೆಯಲ್ಲಿ ಇರುವುದರಿಂದ ಸರ್ಕಾರ ಮತ್ತು ಮಾನ್ಯ ಇಲಾಖೆಯ ಸಚಿವರು ಗಮನವಹಿಸಿ, ಯಾವುದೇ ಅಕ್ರಮ ನಡೆಯದ ರೀತಿಯಲ್ಲಿ ಕ್ರಮವಹಿಸಿ, ಪ್ರಾಮಾಣಿಕವಾಗಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿ ಫಲಿತಾಂಶವನ್ನು ಪಾರದರ್ಶಕವಾಗಿ ಪ್ರಕಟಿಸಬೇಕಾಗಿದೆ. ಈಗಾಗಲೇ ಲೋಕಸಭಾ ಚುನಾವಣೆ ಸಮೀಪ ಇರುವುದರಿಂದ ಪಿಡಿಓ ನೇಮಕಾತಿಗೆ ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆಯಾಗಿ ಡಿಸೆಂಬರ್ ತಿಂಗಳಿನಲ್ಲೇ ಪಿಡಿಓ ಹುದ್ದೆಗೆ ಅಧಿಸೂಚನೆ ಹೊರಡಿಸುವಂತೆ ಮಾನ್ಯ ಸರ್ಕಾರ ಮತ್ತು ಇಲಾಖೆಯ ಸಚಿವರು ಆದೇಶ ಮಾಡಬೇಕು.

–ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ.

ಗೃಹಜ್ಯೋತಿ, ಶಕ್ತಿ ಯೋಜನೆ ಸ್ಥಗಿತಗೊಳಿಸಲಿ

ಮಾನ್ಯರೆ,

ಕೇಂದ್ರ ಸರ್ಕಾರ ಬರ ಪರಿಹಾರ ಮೊತ್ತ ಬಿಡುಗಡೆ ಮಾಡುವವರೆಗೆ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಮಧ್ಯಂತರ ಪರಿಹಾರವಾಗಿ ಎರಡು ಸಾವಿರ ರೂ.ಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂಬ ಸುದ್ದಿ ವರದಿಯಾಗಿದೆ. ಈಗಾಗಲೇ ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಹಂಗಾಮು ಮುಕ್ತಾಯವಾಗಿದೆ. ಸರಿಯಾಗಿ ಮಳೆ ಬೀಳದೆ ಕೃಷಿ ವಲಯ ಕೈಕೊಟ್ಟ ಕಾರಣ ರಾಜ್ಯ ಸರ್ಕಾರ 223 ತಾಲೂಕುಗಳನ್ನು ಬರಪೀಡಿತ ಎಂದು ಈಗಾಗಲೇ ಘೋಷಿಸಿದೆ. ಇತ್ತೀಚಿನ ವರ್ಷಗಳಲ್ಲಿ ಕೃಷಿ ವಲಯ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ರೈತರು ಬೆಳೆ ಬೆಳೆಯಲು ಸಾಕಷ್ಟು ಆರ್ಥಿಕ ಸಂಪನ್ಮೂಲಗಳನ್ನು ವಿನಿಯೋಗಿಸಿರುತ್ತಾರೆ. ಏತನ್ಮಧ್ಯೆ ಮಧ್ಯಂತರ ಪರಿಹಾರ ಎಂದು ಎರಡು ಸಾವಿರ ರೂ.ಗಳನ್ನು ನೀಡಲು ಮುಂದಾಗಿರುವುದು ರೈತನಿಗೆ ಯಾವುದಕ್ಕೂ ಸಾಲದು. ರೈತರಿಗೆ ಬರ ಪರಿಹಾರ ಮೊತ್ತ ನೀಡಲು ಆರ್ಥಿಕ ಸಂಕಷ್ಟ ಎದುರಾದರೆ, ಅನಿವಾರ್ಯವಾಗಿ ಸ್ವಲ್ಪ ದಿನಗಳ ಮಟ್ಟಿಗೆ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಹಾಗೂ ಶಕ್ತಿ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸಲಿ. ಇದರಿಂದ ಉಳಿತಾಯವಾಗುವ ಹಣದಲ್ಲಿ ರೈತರಿಗೆ ಪೂರ್ಣ ಬರ ಪರಿಹಾರ ಮೊತ್ತವನ್ನು ವಿತರಿಸಲಿ. ಇದನ್ನು ಬಿಟ್ಟು ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ಕೂತರೇ ಸಂಕಷ್ಟಕ್ಕೆ ಸಿಲುಕುವವರು ನಮ್ಮ ರೈತರು.

–ಪ್ರಸಾದ್ ಜಿ.ಎಂ, ಮೈಸೂರು.

ಕನ್ನಡ ಅಂಕಿಗಳನ್ನು ಮರೆತ ಕನ್ನಡಿಗರು

ಮಾನ್ಯರೆ,

ನಮ್ಮ ರಾಜ್ಯಕ್ಕೆ 'ಕರ್ನಾಟಕ' ರಾಜ್ಯವೆಂದು ನಾಮಕರಣವಾಗಿ 50 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ಸುವರ್ಣ ಮಹೋತ್ಸವವನ್ನು ರಾಜ್ಯದ ಮೂಲೆ –ಮೂಲೆಯಲ್ಲಿಯೂ ಅದ್ಧೂರಿಯಾಗಿ ಆಚರಣೆ ಮಾಡಿರುವ ವರದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ.ಇದು ಕನ್ನಡಿಗರೆಲ್ಲರೂ ಹೆಮ್ಮೆ ಪಡುವ ಸಂತಸದ ವಿಚಾರ. ಮುಖ್ಯವಾಗಿ ನೂರಾರು ಸಂಘಟನೆಗಳ ಹೆಸರಿನಲ್ಲಿ ಆಟೋ ಚಾಲಕರು, ಬೀದಿ ಬದಿಯ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಪಾತ್ರೆ ವ್ಯಾಪಾರ ಸಂಘದವರು,ದಿನ ನಿತ್ಯ ಸಾರ್ವಜನಿಕ ಪಾರ್ಕ್‌ಗಳಲ್ಲಿ ವಾಕಿಂಗ್ ಮಾಡುವ ಹಿರಿಯ ನಾಗರಿಕರ ಸಂಘಗಳು, ಹೀಗೆ ನೂರಾರು ಸಂಘಟನೆಗಳು ಸಡಗರ, ಸಂಭ್ರಮ ಮತ್ತು ಹೆಮ್ಮೆಯಿಂದ ಸುವರ್ಣ ಮಹೋತ್ಸವವನ್ನು ಆಚರಣೆ ಮಾಡಿವೆ.

ಈ ಕಾರ್ಯಗಳ ಆಚರಣೆಯಲ್ಲಿ, ಸ್ಥಳೀಯ ಹಿರಿಯ ಕನ್ನಡ ಸಾಹಿತಿಗಳಿಗೆ ಮತ್ತು ಸ್ಥಳೀಯ ಗಣ್ಯರಿಗೆ ಸನ್ಮಾನ ಮಾಡಲಾಗಿದೆ. ಈ ಕಾರ್ಯಕ್ರಮಗಳ ಯಾವುದೇ "ಆಹ್ವಾನ" ಪತ್ರಿಕೆಗಳಲ್ಲೂ ಕನ್ನಡದ ಅಂಕಿಗಳು ಇಲ್ಲದೇ ಹೋದದ್ದು ನಾವು ಕನ್ನಡಿಗರು ಕನ್ನಡ ಅಂಕಿಗಳನ್ನು ಮರೆತಿದ್ದೇವೆ ಎನಿಸಿತು. ನವೆಂಬರ್‌ನಲ್ಲಾದರೂ ಕನ್ನಡದ ಅಂಕಿಗಳನ್ನು ಮುದ್ರಿಸಿದ್ದರೆ, ಇನ್ನು ಹೆಚ್ಚು ಮೆರಗು ಸಿಗುತ್ತಿತ್ತು. ಕನ್ನಡ ಅಂಕಿಗಳನ್ನು ಉಳಿಸಲು ಹೋರಾಟ ಮಾಡಿದ ಕನ್ನಡ ಪ್ರಾಧ್ಯಾಪಕ ಕನ್ನಡ ಅಂಕಿಗಳ ಪಂಡಿತಾರಾಧ್ಯರವರು ಈ ಬಗ್ಗೆ ಗಮನ ಹರಿಸಬೇಕಿತ್ತು.

–ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು



ಜಿ.ಎಲ್. ತ್ರಿಪುರಾಂತಕ
ಮೊಬೈಲ್ ನಂ.: 96866–77284

ಬೆರಗು

ಬದುಕಿನಂತೆ ದುಬಾರಿ ಆಯ್ತು ಹುಟ್ಟು–ಸಾವು!

> "ಇಂದು ಹುಟ್ಟಿಗೆ ಲಕ್ಷ ಖರ್ಚಾಗುವಂತೆ ಸಾವಿಗೂ ಖರ್ಚಾಗುತ್ತಿದೆ. ಅಷ್ಟು ಸುಲಭವಾಗಿ ನಮ್ಮ ಪ್ರೀತಿಪಾತ್ರರನ್ನು ಅಂತಿಮಯಾತ್ರೆಗೆ ಕಳುಹಿಸಲು ನಾವು ಸಿದ್ಧರಿಲ್ಲ. ಅವರು ಶತಾಯುಷಿಗಳಾಗಿದ್ದರೂ, ಅವರಿಗೆ ಯಾವ ಚಿಕಿತ್ಸೆ ಕೊಡಿಸಿದರೂ ಮೊದಲಿನಂತೆ ತಿರುಗಾಡಲು ಆಗದು ಎಂದು ತಿಳಿದ್ದರೂ, ಅವರು ಭೂಮಿ ಮೇಲಿನ ಎಲ್ಲಾ ಕರ್ತವ್ಯಗಳನ್ನು ಮುಗಿಸಿ ಸಂತೃಪ್ತ ಜೀವನ ಅನುಭವಿಸಿದ್ದರೂ, ತಮ್ಮ ಮುಂದಿನ ಪೀಳಿಗೆಗೆ ಅಗತ್ಯ ಆಸ್ತಿ ಗಳಿಸಿಕೊಟ್ಟಿದ್ದರೂ, ಅವರಿಗೆ ತೀವ್ರ ಅನಾರೋಗ್ಯವುಂಟಾದಾಗ ಅವರಿಗೆ ಕಡಿಮೆ ಅವಧಿಯ ನೋವನ್ನು ಅನುಭವಿಸಿ ಜೀವಕ್ಕೆ ಇತಿಶ್ರೀ ಹಾಡಲು ಬಿಡುವುದಿಲ್ಲ. ಆರೋಗ್ಯ ಸ್ಥಿತಿ ಗಂಭೀರ ಎಂದು ತಿಳಿದಿದ್ದರೂ, ಆಸ್ಪತ್ರೆಯ ಐಸಿಯುಗೆ ಸೇರಿಸಿ, ಕೃತಕ ಉಸಿರಾಟ ಕೊಡಿಸಿ, ಅವರ ಸಾವನ್ನು ಮುಂದೂಡುವ ಭರದಲ್ಲಿ ಅವರಿಗೆ ಆಸ್ಪತ್ರೆಯಲ್ಲಿಯೇ ನರಕ ಪ್ರಾಪ್ತಿ ಮಾಡುವಂತಹ ಕಾರ್ಯ ನಡೆಯುತ್ತಿದೆ. ಅವರು ಕಡಿಮೆ ನೋವನ್ನು ಅನುಭವಿಸಿ ಬದುಕಿನ ಯಾತ್ರೆ ಮುಗಿಸಲು ಇಚ್ಛಿಸಿದ್ದರೂ ಮನೆಯವರ ಭಾವನೆಗಳ ತೀವ್ರತೆಯ ಅಲೆಗೆ ಸಿಲುಕಿ ಹೆಚ್ಚು ದಿನ ನೋವನ್ನು ಅನುಭವಿಸುವಂತಾಗುತ್ತಿರುವುದು ದುರದೃಷ್ಟಕರ ಸಂಗತಿ. ಕಿರಿಯ ವಯಸ್ಸಿನವರಾದರೆ ಲಕ್ಷ ಖರ್ಚು ಮಾಡಿ ಉಳಿಸಿಕೊಳ್ಳುವ ಪ್ರಯತ್ನ ನಡೆಯಲಿ. ಅವರು ಇನ್ನೂ ಬಾಳಿ ಬದುಕಬೇಕಾಗಿರುತ್ತದೆ. ಆದರೆ ಸಂಧ್ಯಾಕಾಲದ ಅಜ್ಜ/ಅಜ್ಜಿಗೆ ಮನೆಯವರ ಪ್ರೀತಿಯೇ ದೊಡ್ಡ ಶಿಕ್ಷೆಯಾಗಿ ಪರಿಣಮಿಸುತ್ತಿದೆ.

ಭೂಮಿಯ ಮೇಲಿನ ಪ್ರತಿಯೊಂದು ಜೀವಿಗೂ ಪ್ರಕೃತಿ ನಿಯಮದಂತೆ ಹುಟ್ಟು ಸಾವು ಎಂಬುದು ಸೂರ್ಯೋದಯ ಹಾಗೂ ಸೂರ್ಯಾಸ್ತಮದಂತೆ ಸಹಜವಾದ ಸಂಗತಿ. ಎಷ್ಟೇ ದೊಡ್ಡ ಸಾಧಕರಾದರೂ, ಸಿರಿವಂತರಾದರೂ, ದಾರ್ಶನಿಕರೇ ಆದರೂ, ಕಾನೂನು ರೂಪಿಸಿದ ಪಂಡಿತರೇ ಆದರೂ ನಿಸರ್ಗದ ಕಾನೂನಿನ ಮುಂದೆ ತಲೆ ಬಾಗಲೇಬೇಕು. ತಮ್ಮ ಆಯಸ್ಸು ಮುಗಿದ ಮೇಲೆ ತಮ್ಮ ಜೀವನ ಪಯಣಕ್ಕೆ ಇತಿಶ್ರೀ ಹಾಡಲೇಬೇಕು. ದೇವಮಾನವ ಎಂದು ಘೋಷಿಸಿಕೊಂಡವರು ಸಹ ಸಾವಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. 90 ವರ್ಷಗಳ ಸಾರ್ಥಕ ಜೀವನ ನಡೆಸಿದ್ದರೂ, ಬಹು ಅಂಗಾಂಗಗಳು ವಿಫಲವಾಗಿದ್ದರೂ, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇದ್ದರೂ, ಮತ್ತೆ ತಾನು ಚೇತರಿಸಿಕೊಂಡು ಮನೆಯವರಿಗಾಗಲೀ, ಸಮಾಜಕ್ಕಾಗಲಿ ಏನೂ ಮಾಡಲಾಗದು ಎಂದು ತಿಳಿದಿದ್ದರೂ ಬದುಕುವ ಆಸೆಯನ್ನು ಮಾತ್ರ ಬಿಟ್ಟುಕೊಡುವುದಿಲ್ಲ. ಕೆಲವರಿಗೆ ಸಾಯಲು ಇಚ್ಛೆ ಇದ್ದರೂ ಮನೆಯವರು ಬೇಗ ಸಾಯಲು ಬಿಡುವುದಿಲ್ಲ. ಇದನ್ನು ದುರಾಸೆ ಎನ್ನಬೇಕೋ? ಅಜ್ಞಾನ ಎನ್ನಬೇಕೋ? ಅವಿವೇಕದ ಪರಮಾವಧಿ ಎನ್ನಬೇಕೋ? ತಿಳಿಯದು!

'ಮನುಷ್ಯ ಹುಟ್ಟಿದ ಮೇಲೆ ಪ್ರತಿದಿನ ಅವನ ಪಯಣ ಸಾವಿನ ಕಡೆಗೆ' ಎಂದು ಆಧ್ಯಾತ್ಮಿಕ ಚಿಂತಕರಾದ ಓಶೋ ರಜನೀಶ್ ಅವರು ಹೇಳಿರುವುದು ಸಾರ್ವಕಾಲಿಕವಾದ ಸತ್ಯ. ಪ್ರತಿಯೊಬ್ಬರಿಗೂ ಆಯುಷ್ಯ ಎಂಬುದಿರುತ್ತದೆ. ಇದು ಸತ್ಯವೋ, ಮಿಥ್ಯವೋ? ಗೊತ್ತಿಲ್ಲ. ಕೆಲವರು ತಮ್ಮ ಪೂರ್ಣ ಜೀವನವನ್ನು ಅನುಭವಿಸಿ ಇಹಲೋಕ ತ್ಯಜಿಸಿದರೆ, ಮತ್ತೆ ಕೆಲವರು ಅಕಾಲಿಕವಾಗಿ ಭೂಮಿಯಿಂದ ತೆರಳಿಬಿಡುತ್ತಾರೆ. ಭಾವಜೀವಿಯಾದ ಮನುಷ್ಯನು ಹುಟ್ಟಿಗೆ ಸಂಭ್ರಮಿಸುವಂತೆಯೇ ಸಾವಿಗೂ ಮರುಗುತ್ತಾನೆ, ಕೊರಗುತ್ತಾನೆ, ಕನವರಿಸುತ್ತಾನೆ, ಬಹುದಿನಗಳ ಕಾಲ ವಿಮುಖನಾಗಿ ರೋಧಿಸುತ್ತಾನೆ. ನಮ್ಮ ಪ್ರೀತಿಪಾತ್ರರು ಡಿಢೀರ್ ಎಂದು ಅಗಲಿದಾಗ ನೋವಾಗುವುದು ಸಹಜ. ಆದರೆ ಕಿರಿಯ ವಯಸ್ಸಿನವರಾದರೆ ತುಸು ಹೆಚ್ಚೇ ನೋವಾಗುತ್ತದೆ. ಅದು ಸಹಜ ಭಾವನೆ. ಆದರೆ ತುಂಬು ಜೀವನ ನಡೆಸಿದ ಅಜ್ಜ/ಅಜ್ಜಿ ನಿಧನ ಹೊಂದಿದಾಗ ಕೊಂಚ ನೋವು ಕಡಿಮೆ ಇರಬಹುದು. ಆದರೂ ಅನೇಕರಿಗೆ ಇದೊಂದು ಆಘಾತದಂತಾಗುತ್ತದೆ.

ಇಂದಿನ ಆಧುನಿಕ ಯುಗದಲ್ಲಿ ಬದುಕು ತುಸು ದುಬಾರಿಯೇ ಅನಿಸುತ್ತಿದೆ. ಅವರವರ ಸಂಪಾದನೆ ಮಟ್ಟಕ್ಕಿಂತ ಹೆಚ್ಚಿಗೆ ಬದುಕುವ ಇಚ್ಛೆಯಿಂದ/ ಹುಚ್ಚಿನಿಂದ ಪ್ರತಿದಿನವೂ ದುಬಾರಿ ಎನಿಸುತ್ತಿದೆ. ಅದರಿಂದ ಹುಟ್ಟು ಹಾಗೂ ಸಾವು ಸಹ ಹೊರತಾಗಿಲ್ಲ. ಇಂದು ಮಹಿಳೆಯೊಬ್ಬಳು ಗರ್ಭಿಣಿಯಾದಳು ಎಂದರೆ ಆರೋಗ್ಯವಂತ ಮಗು ಪಡೆಯುವ ನಿಟ್ಟಿನಲ್ಲಿ ನುರಿತ ವೈದ್ಯರ ಬಳಿ ತಪಾಸಣೆ, ವಿಧವಿಧವಾದ ಪರೀಕ್ಷೆಗಳು, ಔಷಧಗಳು ಅಷ್ಟೇ ಅಲ್ಲದೆ ತುಂಬು ಗರ್ಭಿಣಿ ಆಸ್ಪತ್ರೆಗೆ ದಾಖಲಾದಾಗ ಆಗುವ ವೆಚ್ಚವಂತೂ ಊಹಿಸಲು ಸಾಧ್ಯವೇ ಇಲ್ಲ. ಇಂದು ಬಹುಪಾಲು ಸಹಜ ಹೆರಿಗೆ ಆಗುತ್ತಿಲ್ಲ. ಹೆಚ್ಚಿನ ವೈದ್ಯರಿಗೆ ಸಂಯಮವಿರುವುದಿಲ್ಲ, ಅಷ್ಟೇ ಏಕೆ ಎಷ್ಟೋ ತಾಯಿಂದರಿಗೆ ತಾಳ್ಮೆಯಾಗಲಿ, ಹೆರಿಗೆ ನೋವನ್ನು ಸಹಿಸಿಕೊಳ್ಳುವಷ್ಟು ಮಾನಸಿಕ ಸಿದ್ಧತೆಯಾಗಲಿ, ದೈಹಿಕ ಶಕ್ತಿ ಇಲ್ಲದ ಕಾರಣ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಮುಂದಾಗುತ್ತಾರೆ. ಇಷ್ಟೆಲ್ಲಾ ಪ್ರಕ್ರಿಯೆಗೆ ಆಸ್ಪತ್ರೆಯ ಗುಣಮಟ್ಟಕ್ಕೆ ಅನುಗುಣವಾಗಿ ಬಿಲ್ ಮಾಡಲಾಗುತ್ತದೆ. ಮಗು ಜನಿಸಿದ ನಂತರ ಮಗುವಿನ ಆರೈಕೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿ, ನಂತರ ಮಗು ಮನೆ ಮುಟ್ಟುವ ಹೊತ್ತಿಗೆ ಮನೆಯವರಿಗೆ ಬಿಲ್ ಲಕ್ಷ ಮುಟ್ಟಿರುತ್ತದೆ. ಅಷ್ಟರ ಮಟ್ಟಿಗೆ ಇಂದು ಹುಟ್ಟು ದುಬಾರಿಯಾಗಿಬಿಟ್ಟಿದೆ. ಇಂದಿನ ಮಕ್ಕಳು ಬಹಳ ಕಾಸ್ಟ್ಲಿ ಆಗುತ್ತಿದ್ದಾರೆ.



ಮುಂದೆ ಮಕ್ಕಳ ಶಿಕ್ಷಣ, ಉದ್ಯೋಗ, ಮದುವೆ ಇವೆಲ್ಲವುಗಳಿಗೆ ಆಗುವ ವೆಚ್ಚದ ಕುರಿತು ಹೆಚ್ಚು ಹೇಳುವ ಅಗತ್ಯವಿಲ್ಲ. ಆದ್ದರಿಂದ ಬದುಕು ಎಲ್ಲರಿಗೂ ದುಬಾರಿಯಾಗಿಯೇ ಪರಿಣಮಿಸಿದೆ. ಆಧುನಿಕ ಬದುಕಿನ ಆಶೋತ್ತರಗಳನ್ನು ಈಡೇರಿಸುವ ಭರದಲ್ಲಿ ಸಾಲ ಮಾಡಿಯಾದರೂ ಬದುಕನ್ನು ನಡೆಸಬೇಕಾದ ಅನಿವಾರ್ಯತೆ ಉಂಟಾಗುತ್ತಿದೆ. ತನ್ನ ಮಗುವನ್ನು ಕಳೆದುಕೊಂಡು ರೋದಿಸುತ್ತಿದ್ದ ಮಹಿಳೆಯೊಬ್ಬಳು ಬುದ್ಧನ ಬಳಿ ಬಂದು ತನ್ನ ಮಗುವನ್ನು ಬದುಕಿಸಿಕೊಡು ಎಂದು ಕೇಳಿದಾಗ 'ಸಾವಿಲ್ಲದ ಮನೆಯಲ್ಲಿ ಸಾಸುವೆ ತರುವಂತೆ' ಆಕೆಗೆ ಬುದ್ಧ ಹೇಳುತ್ತಾನೆ. ಆದರೆ ಇಂದು ಬುದ್ಧ ಏನಾದರೂ ಇದ್ದಿದ್ದರೆ 'ಸಾಲವಿಲ್ಲದ ಮನೆಯಲ್ಲಿ ಸಾಸುವೆ ತಾ' ಎಂದು ಹೇಳುತ್ತಿದ್ದನೇನೋ? ಇರಬಹುದು ಕೋಟಿಗೊಬ್ಬರು ಸಾಲ ಮಾಡದೇ ಇರುವ ಜನ. ಆದರೆ ಬಹುಪಾಲು ಎಲ್ಲರೂ ಸಾಲದ ಸುಳಿಯಲ್ಲಿಯೇ ಈಜಾಡುತ್ತಾ, ಜೀವನ ನಡೆಸಲು ನಿತ್ಯ ಹೆಣಗಾಡುತ್ತಿರುವುದು ಮಾತ್ರ ಸುಳ್ಳಲ್ಲ.

ಇಂದು ಹುಟ್ಟಿಗೆ ಲಕ್ಷ ಖರ್ಚಾಗುವಂತೆ ಸಾವಿಗೂ ಖರ್ಚಾಗುತ್ತಿದೆ. ಅಷ್ಟು ಸುಲಭವಾಗಿ ನಮ್ಮ ಪ್ರೀತಿಪಾತ್ರರನ್ನು ಅಂತಿಮಯಾತ್ರೆಗೆ ಕಳುಹಿಸಲು ನಾವು ಸಿದ್ಧರಿಲ್ಲ. ಅವರು ಶತಾಯುಷಿಗಳಾಗಿದ್ದರೂ, ಅವರಿಗೆ ಯಾವ ಚಿಕಿತ್ಸೆ ಕೊಡಿಸಿದರೂ ಮೊದಲಿನಂತೆ ತಿರುಗಾಡಲು ಆಗದು ಎಂದು ತಿಳಿದ್ದರೂ, ಅವರು ಭೂಮಿ ಮೇಲಿನ ಎಲ್ಲಾ ಕರ್ತವ್ಯಗಳನ್ನು ಮುಗಿಸಿ ಸಂತೃಪ್ತ ಜೀವನ ಅನುಭವಿಸಿದ್ದರೂ, ತಮ್ಮ ಮುಂದಿನ ಪೀಳಿಗೆಗೆ ಅಗತ್ಯ ಆಸ್ತಿ ಗಳಿಸಿಕೊಟ್ಟಿದ್ದರೂ, ಅವರಿಗೆ ತೀವ್ರ ಅನಾರೋಗ್ಯವುಂಟಾದಾಗ ಅವರಿಗೆ ಕಡಿಮೆ ಅವಧಿಯ ನೋವನ್ನು ಅನುಭವಿಸಿ ಜೀವಕ್ಕೆ ಇತಿಶ್ರೀ ಹಾಡಲು ಬಿಡುವುದಿಲ್ಲ. ಆರೋಗ್ಯ ಸ್ಥಿತಿ ಗಂಭೀರ ಎಂದು ತಿಳಿದಿದ್ದರೂ, ಆಸ್ಪತ್ರೆಯ ಐಸಿಯುಗೆ ಸೇರಿಸಿ, ಕೃತಕ ಉಸಿರಾಟ ಕೊಡಿಸಿ, ಅವರ ಸಾವನ್ನು ಮುಂದೂಡುವ ಭರದಲ್ಲಿ ಅವರಿಗೆ ಆಸ್ಪತ್ರೆಯಲ್ಲಿಯೇ ನರಕ ಪ್ರಾಪ್ತಿ ಮಾಡುವಂತಹ ಕಾರ್ಯ ನಡೆಯುತ್ತಿದೆ. ಅವರು ಕಡಿಮೆ ನೋವನ್ನು ಅನುಭವಿಸಿ ಬದುಕಿನ ಯಾತ್ರೆ ಮುಗಿಸಲು ಇಚ್ಛಿಸಿದ್ದರೂ ಮನೆಯವರ ಭಾವನೆಗಳ ತೀವ್ರತೆಯ ಅಲೆಗೆ ಸಿಲುಕಿ ಹೆಚ್ಚು ದಿನ ನೋವನ್ನು ಅನುಭವಿಸುವಂತಾಗುತ್ತಿರುವುದು ದುರದೃಷ್ಟಕರ ಸಂಗತಿ. ಕಿರಿಯ ವಯಸ್ಸಿನವರಾದರೆ ಲಕ್ಷ ಖರ್ಚು ಮಾಡಿ ಉಳಿಸಿಕೊಳ್ಳುವ ಪ್ರಯತ್ನ ನಡೆಯಲಿ. ಅವರು ಇನ್ನೂ ಬಾಳಿ ಬದುಕಬೇಕಾಗಿರುತ್ತದೆ. ಆದರೆ ಸಂಧ್ಯಾಕಾಲದ ಅಜ್ಜ/ಅಜ್ಜಿಗೆ ಮನೆಯವರ ಪ್ರೀತಿಯೇ ದೊಡ್ಡ ಶಿಕ್ಷೆಯಾಗಿ ಪರಿಣಮಿಸುತ್ತಿದೆ. ಎಷ್ಟೋ ಮನೆಗಳಲ್ಲಿ ಚಿಕಿತ್ಸೆ ಕೊಡಿಸಲು ಹಣವಿಲ್ಲದಿದ್ದರೂ, ಮನಸ್ಸಿಲ್ಲದಿದ್ದರೂ, ರೋಗಿಗೂ ಇಷ್ಟವಿಲ್ಲದಿದ್ದರೂ ಸಮಾಜ ಏನನ್ನುತ್ತದೆ ಎಂಬ ಭಯಕ್ಕೆ ಆಸ್ಪತ್ರೆಗೆ ದಾಖಲು ಮಾಡಿ ಲಕ್ಷ ಲಕ್ಷ ಸಾಲ ಮಾಡಿ ಬಿಲ್ ಪಾವತಿಸುತ್ತಾರೆ. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಇದ್ದರಂತೂ ಮೆಡಿಕಲ್ ಮಾಫಿಯಾ ಲಕ್ಷ ಲಕ್ಷ ಬಿಲ್ ಕಟ್ಟಿಸಿಬಿಡುತ್ತದೆ. ಅಷ್ಟಾಗಿಯೂ ಹತ್ತಾರು ದಿನಗಳ ನಂತರ ಅವರು ಕಣ್ಮುಚ್ಚುತ್ತಾರೆ. ಈ ಕಡೆ ಹಣವೂ ಇಲ್ಲ, ಆ ಕಡೆ ನಮ್ಮ ಪ್ರೀತಿಪಾತ್ರರೂ ಬದುಕಿರುವುದಿಲ್ಲ. ಇಂತಹ ವಿಷಮ ಸ್ಥಿತಿಯಲ್ಲಿ ಸತ್ತವರಷ್ಟೇ ಸಾಯುವುದಿಲ್ಲ. ಬದುಕಿರುವವರು ಸಾಲದ ಸುಳಿಗೆ ಸಿಲುಕಿ ನಿತ್ಯವೂ ಸಾಯುವಂತಾಗುತ್ತದೆ. ವಿಶೇಷವಾಗಿ ವಯಸ್ಸಾದ ಸೆಲೆಬ್ರಿಟಿಗಳಿಗಂತೂ ನಾನು ಸಹಜವಾಗಿ ದುಬಾರಿಯಾಗಿರುತ್ತೇನೆ. ಮನುಷ್ಯ ಸೆಂಟಿಮೆಂಟಲ್ ಆಗಿ ಯೋಚಿಸಿದರಷ್ಟೇ ಸಾಲದು, ಪ್ರಾಕ್ಟಿಕಲ್ ಆಗಿಯೂ ಚಿಂತಿಸಬೇಕು. ಅನೇಕರು ಸುಖದ ಸಾವನ್ನು ಬಯಸುತ್ತಾರೆ, ಆದರೆ ಅವರ ಮನೆಯವರು ಅವರ ಸಾವನ್ನು ಯಾತನೆ ಮಾಡಿಬಿಡುತ್ತಾರೆ.

ಮಹನೀಯರೊಬ್ಬರಿಗೆ ಗಂಭೀರ ಸ್ವರೂಪದ ಖಾಯಿಲೆ ಕಾಣಿಸಿಕೊಳ್ಳುತ್ತದೆ. ಅದಕ್ಕೆ ಕೊಡುವ ಚಿಕಿತ್ಸೆ ಬಹಳ ಯಾತನಮಯ ಎಂದು ಅವರಿಗೆ ಅರಿವಾಗಿರುತ್ತದೆ. ಸುಮಾರು 80 ವರ್ಷಗಳ ಆಯುಷ್ಯ ಮುಗಿಸಿದ್ದ ಅವರು ಗಟ್ಟಿ ಮನಸ್ಸಿನಿಂದ ತಮ್ಮ ಯಾತ್ರೆ ಮುಗಿಸುವ ತೀರ್ಮಾನ ಕೈಗೊಳ್ಳುತ್ತಾರೆ. ಯಾಕೆಂದರೆ ಚಿಕಿತ್ಸೆ ಪಡೆದರೂ ಮೊದಲಿನಂತಾಗುವುದಿಲ್ಲ, ನಿತ್ಯವೂ ನರಕಸದೃಶ ನೋವನ್ನು ಅನುಭವಿಸಬೇಕು, ಅಷ್ಟೇ ಅಲ್ಲದೆ ಇದರಿಂದ ಅನೇಕರು ಸೇವೆಗೆ ನಿಲ್ಲಬೇಕಾಗುತ್ತದೆ. ಅದರಿಂದ ತಾವು ಅವರಿಗೆ ಹೊರೆಯಾಗಬಾರದು ಎಂದು ಭಾವಿಸಿ ಊಟ–ತಿಂಡಿ ತ್ಯಜಿಸಿ ತಮ್ಮ ನೋವಿನ ಜೀವನವನ್ನು ಮುಂದೂಡದೆ ಮಾಡಿಕೊಳ್ಳದೆ, ತಮ್ಮ ಆಣತಿಯಂತೆ ಇಹಲೋಕ ತ್ಯಜಿಸುತ್ತಾರೆ. ಅವರ ನಡೆ ಅನೇಕರಿಗೆ ಆದರ್ಶವಾಗಬೇಕು. ಮನುಷ್ಯ ಭಾವನೆಗಳ ತೊಳಲಾಟದಲ್ಲಿ ವಾಸ್ತವವನ್ನೇ ಮರೆಯುತ್ತಾನೆ. ಜೀವನ ಸತ್ಯ ಅರಿತವರಿಗೆ ಇವುಗಳ ಜ್ಞಾನ ಇರುತ್ತದೆ. ಅದರಿಂದ ಅವರ ನಿರ್ಧಾರಗಳು, ತೀರ್ಮಾನಗಳು ತುಸು ಕಠಿಣ ಎನಿಸಿದರೂ ಸರಿಯಾಗಿಯೇ ಇರುತ್ತದೆ.

ಅಂದಮಾತ್ರಕ್ಕೆ ಭಾವರಹಿತವಾಗಿ ಇರಬೇಕು ಅಂತೇನಿಲ್ಲ. ನೋವಿನಿಂದ ನರಳುವ ಹಿರಿಯ ಜೀವಿಗಳಿಗೆ ಅಮಾನವೀಯವಾಗಿ ನಡೆಸಿಕೊಳ್ಳಬೇಕು ಅಂತೇನಿಲ್ಲ. ನಮ್ಮ ಪ್ರೀತಿ ಅವರಿಗೆ ಶಿಕ್ಷೆಯಾಗಬಾರದು ಅಷ್ಟೇ ಎಂಬುದು ಕಾಳಜಿ. ಸಾರ್ಥಕ ಜೀವನ ನಡೆಸಿ ಸಾವಿನೆಡೆಗೆ ಹೊರಟವರನ್ನು ಸಂತೋಷದಿಂದ ಬೀಳ್ಕೊಡಬೇಕು. ಅವರ ನೆನಪುಗಳಿಂದ ಬೇಗ ಹೊರಬರಬೇಕು. ವ್ಯಕ್ತಿಯನ್ನು ಬದುಕಿಸಿಕೊಳ್ಳುವ ಬದಲು ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅವರ ವ್ಯಕ್ತಿತ್ವವನ್ನು ಉಳಿಸಿಕೊಳ್ಳುವ ಪ್ರಯತ್ನವಾಗಬೇಕು. ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯುವಂತಹ ಕಾರ್ಯಗಳನ್ನು ಮಾಡಿದರೆ ಅವರ ಆತ್ಮಕ್ಕೆ ನಿಜಕ್ಕೂ ಶಾಂತಿ ಸಿಗಬಹುದು.

ಎಷ್ಟೋ ಜನ ಚೆನ್ನಾಗಿ ಇದ್ದಾಗ ಅವರ ಕಡೆ ಕಾಳಜಿ ಮಾಡದೆ, ಸಾವಿನ ದಿನ ಹತ್ತಿರ ಬಂದಾಗ ಇಲ್ಲದ ಮುಖವಾಡ ಧರಿಸಿ ಬಂದು ನಾಟಕ ಮಾಡುವುದನ್ನು ಸಹ ಕಾಣಬಹುದು. ಸ್ವಾರ್ಥದ ಪರಮಾವಧಿ ಪ್ರದರ್ಶಿಸುವ ಬಹಳ ಮಂದಿ ನಮ್ಮೊಟ್ಟಿಗೆ ಇದ್ದಾರೆ. ಅನೇಕರು ಇನ್ನೊಂದು ರೀತಿಯ ಬೂಟಾಟಿಕೆ ಇದೆ. ಇದ್ದಾಗ ಅವರಿಗೆ ಹೊಟ್ಟೆ ತುಂಬ ಊಟ ಹಾಕದಿದ್ದರೂ, ಅವರ ತಿಥಿ ದಿನ ಊರವರಿಗೆಲ್ಲಾ ಹೊಟ್ಟೆ ತುಂಬಾ ಊಟ ಹಾಕುತ್ತಾರೆ. ಇದು ಸಹ ತೋರಿಕೆಯ ಬದುಕೇ ಆಗಿದೆ. ಅಂತಿಮಯಾತ್ರೆಗೆ ಬರುವ ಜನರು ಅಷ್ಟೆ ಅವರು ಬದುಕಿದ್ದಾಗ ಒಂದು ಗುಲಾಬಿ ತಂದು ಅವರ ಹುಟ್ಟುಹಬ್ಬಕ್ಕೆ ಶುಭಕೋರದ ಜನ, ಸತ್ತ ಮೇಲೆ ಗುಲಾಬಿ ಹಾರವನ್ನೇ ಶವಕ್ಕೆ ಹಾಕುತ್ತಾರೆ. ಆದರೆ ಶವವು ಆ ಹಾರವನ್ನು ನೋಡಲು ಆಗದೇ ಇರುವುದೇ ವಿಡಂಭನೆ.

ಮನುಷ್ಯ ಇಂದು ತೋರಿಕೆ ಬದುಕಿಗೆ ಹೆಚ್ಚು ಪ್ರಾಧಾನ್ಯತೆ ನೀಡುತ್ತಿದ್ದಾನೆ. ಇದರಿಂದ ಹುಟ್ಟು ಸಾವು ಸಹ ಹೊರತಾಗಿಲ್ಲ. ಮಗು ಆರೋಗ್ಯವಾಗಿ ಜನಿಸಿದೆಯೇ ಎಂಬುದಕ್ಕಿಂತ ಯಾವ ಆಸ್ಪತ್ರೆಯಲ್ಲಿ ಜನ್ಮವಾಯಿತು ಎಂಬುದು ಮುಖ್ಯವಾಗುತ್ತದೆ. ಹಾಗೆಯೆ ಸಾವಿನ ಅಂಚಿಗೆ ಬಂದಿರುವವರ ಪರಿಸ್ಥಿತಿ ಕೂಡ. ಮನುಷ್ಯ ಮೊದಲು ಮುಖವಾಡ ಧರಿಸುವುದನ್ನು ಕಡಿಮೆ ಮಾಡಬೇಕು. ಜನರನ್ನು ಮೆಚ್ಚಿಸಲು ಇನ್ನಿಲ್ಲದ ಸರ್ಕಸ್ ಮಾಡಬಾರದು. ಭಾವನೆಗಳಲ್ಲಿ ಅತಿರೇಕವನ್ನು ಪ್ರದರ್ಶಿಸಬಾರದು. ಅಭಿಮಾನ, ಅಕ್ಕರೆ, ಪ್ರೀತಿ, ದಯೆ ಇವುಗಳಿಂದ ನಮ್ಮವರಿಗೆ ಶಿಕ್ಷೆ ಎನಿಸಬಾರದು. ಎಲ್ಲದಕ್ಕೂ ಮಿತಿ ಹೇರಿಕೊಳ್ಳುವಂತೆ ಭಾವನೆಗಳಿಗೂ ಮಿತಿ ಹೇರಿಕೊಳ್ಳಬೇಕು. ಏನಂತೀರಿ?


ಪದ ತಾಂಬೂಲ : ಇಂದು ಮಗು ಪಡೆಯಲು ಬಾಡಿಗೆ ತಾಯಿ ದೊರೆಯಬಹುದು
ಆದರೆ ಸಾಯುವ ಮುನ್ನ ನೋವನ್ನು ಬಾಡಿಗೆಗೆ ನೀಡಲಾಗದು.

ಮುಂದಿನ ಆರು ತಿಂಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆ

68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ. ದೇವೇಗೌಡ ಭರವಸೆ

ಮೈಸೂರು, ಡಿ.3(ಎಸ್‌ಪಿಎನ್)– ಮುಂದಿನ ಆರು ತಿಂಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗಲಿದೆ ಎಂದು ಶಾಸಕ ಜಿ.ಟಿ. ದೇವೇಗೌಡ ಭರವಸೆ ನೀಡಿದರು.

ಮೈಸೂರು ಹೊರವಲಯದಲ್ಲಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ನಗರದ (ಪೊಲೀಸ್ ಬಡಾವಣೆ) ಸಮಾನ ಮನಸ್ಕರ ವೇದಿಕೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.



ಪೊಲೀಸ್ ಬಡಾವಣೆ ಸೇರಿದಂತೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಎಲ್ಲಾ ಬಡಾವಣೆಗಳಿಗೂ ಶಾಶ್ವತವಾಗಿ ಕುಡಿಯುವ ನೀರಿನ ಯೋಜನೆ ತರಲಾಗುತ್ತಿದೆ. ಉಂಡುವಾಡಿ ಯೋಜನೆ ಮೂಲಕ ಕಾವೇರಿ ಹಾಗೂ ಕಬಿನಿ ನೀರನ್ನು ತರುವ ಪ್ರಯತ್ನ ನಡೆದಿದೆ. ಅದಕ್ಕಾಗಿ 600 ಕೋಟಿ ರೂಪಾಯಿ ಯೋಜನೆ ಅನುಷ್ಠಾನವಾಗಿದೆ ಎಂದರು.

ಮುಂದಿನ ಆರು ತಿಂಗಳಲ್ಲಿ ಈ ಬಡಾವಣೆಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಬರಲಿದೆ. ಅಂತಹ ಶಾಶ್ವತ ಕೆಲಸ ಆಗಿದೆ. ಅದು ಯಾರ ಕಣ್ಣಿಗೂ ಈಗ ಕಾಣಿಸುವುದಿಲ್ಲ, ಬಂದ ನಂತರ ತಿಳಿಯಲಿದೆ ಮೇಗಳಾಪುರ ಮೂಲಕ 30 ಎಂಎಲ್‌ಡಿ ಹಾಗೂ ಕಬಿನಿಯಿಂದ 60 ಎಂಎಲ್‌ಡಿ ನೀರು ಲಿಫ್ಟ್ ಮಾಡಲಾಗುತ್ತದೆ. ಇನ್ನು ಆರು ತಿಂಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಂಪೂರ್ಣವಾಗಿ ಕಾವೇರಿ ಹಾಗೂ ಕಬಿನಿ ನೀರು ಬರಲಿದೆ ಎಂದು ಹೇಳಿದರು.

ಖಾಸಗಿ ಬಡಾವಣೆಯಾದರೂ ಅದನ್ನು ಗಮನಕ್ಕೆ ತೆಗೆದುಕೊಳ್ಳದೆ ಇಷ್ಟೆಲ್ಲಾ ಅನುಕೂಲ ಮಾಡಿಕೊಟ್ಟರೂ ಚುನಾವಣೆ ಸಂದರ್ಭದಲ್ಲಿ ಕೀಳು ಮಟ್ಟದ ಭಾಷೆ ಬಳಸಿ ನನ್ನ ವಿರುದ್ಧ ಅಪಪ್ರಚಾರ ಮಾಡಲಾಯಿತು. ಆದರೆ, ನನ್ನ ಜನ ನನ್ನನ್ನು ಕೈ ಬಿಡಲಿಲ್ಲ, ಸತತವಾಗಿ ಗೆಲ್ಲಿಸಿದ್ದಾರೆ. ಎಷ್ಟೇ ಅಪಪ್ರಚಾರ ಮಾಡಿದರೂ ಗೆಲ್ಲಿಸುವ ಜನ ಗಟ್ಟಿಯಾಗಿದ್ದಾರೆ ಎಂದು ಮಾರ್ಮಿಕವಾಗಿ ನುಡಿದರು.

ನಾವೆಲ್ಲರೂ ಮಾತೃಭಾಷೆ ಕನ್ನಡವನ್ನು ಪ್ರೀತಿ ವಿಶ್ವಾಸ ಗೌರವದಿಂದ ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇಡೀ ಭರತ ಖಂಡದಲ್ಲೇ ಕನ್ನಡ ಭಾಷೆ ಸಮೃದ್ಧವಾದ ಭಾಷೆಯಾಗಿದೆ. ಇದಕ್ಕೆ ಚರಿತ್ರೆಯಲ್ಲಿ ದಾಖಲಾಗಿದೆ. ನಮ್ಮ ಕವಿಗಳು, ಸಾಹಿತಿಗಳು ನಮ್ಮ ಭಾಷೆಗೆ ಗಟ್ಟಿಯಾದ ತಳಪಾಯ ಹಾಕಿದ್ದಾರೆ. ಅದನ್ನು ಮರೆತು ನಾವೆಲ್ಲರೂ ಬೇರೆ ಭಾಷೆಗಳಿಗೆ ಮಾರು ಹೋಗುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

ನಾವು ಬದುಕುವ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕಾದ ಹೊಣೆ ನಮ್ಮ ಮೇಲಿದೆ. ಎಲ್ಲದಕ್ಕೂ ಸರ್ಕಾರದತ್ತ ಬೊಟ್ಟು ಮಾಡುವುದನ್ನು ಸಾರ್ವಜನಿಕರು ಬಿಡಬೇಕು. ಅಲ್ಲಲ್ಲಿ ಸಂಘ–ಸಂಸ್ಥೆಗಳನ್ನು ಹುಟ್ಟು ಹಾಕಿ ಆ ಮೂಲಕ ಬಡಾವಣೆಯ ಅಭಿವೃದ್ಧಿ ಕೆಲಸ ಮಾಡಬೇಕು. ಸಣ್ಣ ಸಣ್ಣ ವಿಚಾರಗಳಿಗೂ ಸರ್ಕಾರದ ಅನುದಾನ ಕಾಯುತ್ತಾ ಕೂರಬಾರದು. ಈ ಮೂಲಕ ಪರಿಸರ ಉಳಿಸಬೇಕಾದ ಹೊಣೆ ಎಲ್ಲರ ಮೇಲಿದೆ ಎಂದು ಹೇಳಿದರು.

ಈ ವೇಳೆ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೆ, ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ಸಮಾನ ಮನಸ್ಕರ ವೇದಿಕೆ ಗೌರವಾಧ್ಯಕ್ಷ ಚೆಲುವೇಗೌಡ, ಅಧ್ಯಕ್ಷ ಸಿ.ಎಂ.ಥಾಮಸ್, ಪದಾಧಿಕಾರಿಗಳಾದ ಶಿವಸ್ವಾಮಿ, ಮುರುಳೀಧರ ಮಾನೆ, ಮನುಕುಮಾರ್, ಮೋಹನ್ ರಾವ್, ಸಿದ್ದರಾಜೇಗೌಡ, ಮೋಹನ್ ಕುಮಾರ್, ಶೋಭಾ ಧನಂಜಯ, ವೀಣಾ ಕಾಮತ್, ರೇವಣ್ಣ, ಎಂ.ಕೆ.ಸಿದ್ದರಾಜು, ಅಶೋಕ್ ಬಿದ್ದಪ್ಪ, ನಾಗಭೂಷಣ್, ಮಲ್ಲಿಕಾರ್ಜುನಯ್ಯ ಮತ್ತಿತರರು ಉಪಸ್ಥಿತರಿದ್ದರು.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com

ತೆಲಂಗಾಣ: ಇಂದು ಅಥವಾ 9ಕ್ಕೆ ಕಾಂಗ್ರೆಸ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಹೈದ್ರಾಬಾದ್: ಡಿಸೆಂಬರ್ 4 ಅಥವಾ 9 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಭದ್ರತಾ ವ್ಯವಸ್ಥೆ ಮಾಡುವಂತೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಕೇಳಿಕೊಂಡಿದ್ದಾರೆ ಎಂದು ತೆಲಂಗಾಣ ಪೊಲೀಸರು ತಿಳಿಸಿದ್ದಾರೆ. ರೆಡ್ಡಿ ಅವರು ಡಿಜಿಪಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಎಡಿಜಿ ಸಿಐಡಿ ಅವರನ್ನು ಕರೆದು ಚರ್ಚಿಸಿದ್ದು, ಪ್ರಮಾಣ ವಚನ ಸಮಾರಂಭದ ಸಿದ್ಧತೆ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತೆಲಂಗಾಣ ಪೊಲೀಸ್ ಪ್ರಕಟಣೆ ತಿಳಿಸಿದೆ. ತಮ್ಮ ಪಕ್ಷವು ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆ ಬಗ್ಗೆ ಚರ್ಚಿಸಲಿದೆ ಎಂದು ರೆಡ್ಡಿಗೆ ತಿಳಿಸಿದ್ದಾರೆ. ಇಂದು ಸಂಜೆಯಿಂದ ಶುಭ ಮುಹೂರ್ತ ಆರಂಭವಾಗಲಿದೆ ಎಂದು ಪಿಟಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ನಾಳೆ ಅಥವಾ ಡಿ.9ರಂದು ಪ್ರಮಾಣ ವಚನ ಸ್ವೀಕರಿಸಬಹುದು. ಎಲ್‌ಬಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಇದರಲ್ಲಿ ದೆಹಲಿಯ ಹಿರಿಯ ನಾಯಕರಲ್ಲದೆ ಹಲವು ಸಿಎಂಗಳು, ಮಾಜಿ ಸಿಎಂಗಳು ಭಾಗವಹಿಸಲಿದ್ದಾರೆ ಎಂದು ರೆಡ್ಡಿ ಡಿಜಿಪಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಒಂದನೇ ಪುಟದಿಂದ

ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು

ಆಡಳಿತ ನಡೆಸುವಂತಾಗಿದೆ. ತೆಲಂಗಾಣದ ಮುಖ್ಯಮಂತ್ರಿಯಾಗಿದ್ದ ಕೆಸಿಆರ್ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ತಲಾ 2 ಕ್ಷೇತ್ರದಲ್ಲಿ ಸ್ಪರ್ಧಿಗಿಳಿದಿದ್ದು, ಇಬ್ಬರೂ ಒಂದೊಂದು ಕ್ಷೇತ್ರದಲ್ಲಿ ಗೆದ್ದರೆ, ಮತ್ತೊಂದು ಕ್ಷೇತ್ರದಲ್ಲಿ ಸೋಲನ್ನನುಭವಿಸಿದರು. ವಿಶೇಷವೆಂದರೆ ಕೆಸಿಆರ್ ಮತ್ತು ರೇವಂತ್ ರೆಡ್ಡಿ ಇಬ್ಬರೂ ಕಮ್ಮರೆಡ್ಡಿ ಕ್ಷೇತ್ರದಲ್ಲಿ ಪರಸ್ಪರ ಸ್ಪರ್ಧಿಗಿಳಿದಿದ್ದರು. ಆದರೆ, ಈ ಕ್ಷೇತ್ರದಲ್ಲಿ ಹಾಲಿ ಮುಖ್ಯಮಂತ್ರಿ ಕೆಸಿಆರ್ ಹಾಗೂ ಭಾವಿ ಮುಖ್ಯಮಂತ್ರಿ ಎಂದು ಬಿಂಬಿಸಲ್ಪಟ್ಟಿರುವ ರೇವಂತ್ ರೆಡ್ಡಿ ಇಬ್ಬರನ್ನೂ ಬಿಜೆಪಿ ಅಭ್ಯರ್ಥಿ ವೆಂಕಟರಮಣ ರೆಡ್ಡಿ ಮಣಿಸಿ ವಿಧಾನಸಭೆ ಪ್ರವೇಶಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮಧ್ಯಪ್ರದೇಶ ಒಟ್ಟು 230 ಸ್ಥಾನಗಳನ್ನು ಹೊಂದಿದ್ದು, ಆಡಳಿತದ ಚುಕ್ಕಾಣಿ ಹಿಡಿಯಬೇಕಾದರೆ ಕನಿಷ್ಠ 116 ಸ್ಥಾನ ಬೇಕಿತ್ತು. ಈ ರಾಜ್ಯದಲ್ಲಿ ಬಿಜೆಪಿ 164 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ರಾಜ್ಯವನ್ನು ದಕ್ಕಿಸಿಕೊಂಡಿದೆ. ಕಾಂಗ್ರೆಸ್ 65 ಸ್ಥಾನ ಪಡೆದರೆ, ಇತರರು 1 ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.

ರಾಜಸ್ತಾನ ಒಟ್ಟು 119 ಕ್ಷೇತ್ರ ಹೊಂದಿದ್ದು, ಮ್ಯಾಜಿಕ್ ನಂಬರ್ 100. ಬಿಜೆಪಿ 115 ಸ್ಥಾನ ಪಡೆಯುವ ಮೂಲಕ ಆಡಳಿತಾರೂಢ ಕಾಂಗ್ರೆಸ್‌ನಿಂದ ಈ ರಾಜ್ಯವನ್ನು ಕಸಿದುಕೊಂಡಿದೆ. ಕಾಂಗ್ರೆಸ್ 70 ಸ್ಥಾನದಲ್ಲಿ ಗೆಲುವು ಪಡೆದಿದ್ದರೆ, ಇತರರು 14 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ರಾಜ್ಯದ ವಿಶೇಷವೆಂದರೆ ಇಲ್ಲಿನ ಮತದಾರರು ಈವರೆವಿಗೂ ಆಡಳಿತಾರೂಢ ಪಕ್ಷವನ್ನು ಗೆಲ್ಲಿಸಿದ ಇತಿಹಾಸವಿಲ್ಲ.

90 ಸ್ಥಾನಗಳನ್ನು ಹೊಂದಿರುವ ಛತ್ತೀಸ್‌ಗಢದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ಕನಿಷ್ಠ 46 ಸ್ಥಾನ ಬೇಕಾಗಿದ್ದು, ಬಿಜೆಪಿ 54 ಸ್ಥಾನ ಪಡೆಯುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೇವಲ 35 ಸ್ಥಾನ ಪಡೆದು ಅಧಿಕಾರ ಕಳೆದುಕೊಂಡಿದೆ. ಒಂದು ಸ್ಥಾನದಲ್ಲಿ ಇತರರು ಗೆಲುವು ಸಾಧಿಸಿದ್ದಾರೆ.

119 ಸ್ಥಾನ ಹೊಂದಿರುವ ತೆಲಂಗಾಣದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ಕನಿಷ್ಠ 60 ಸ್ಥಾನ ಬೇಕಾಗಿದೆ. ಕಾಂಗ್ರೆಸ್ ಪಕ್ಷ 64 ಸ್ಥಾನ ಪಡೆದು ತೆಲಂಗಾಣದಲ್ಲಿ ಇದೇ ಮೊದಲ ಬಾರಿಗೆ ಆಡಳಿತದ ಚುಕ್ಕಾಣಿ ಹಿಡಿದಿದ್ದರೆ, ರಾಜ್ಯ ಅಸ್ತಿತ್ವಕ್ಕೆ ಬಂದ ನಂತರ ನಡೆದ ಎರಡೂ ಚುನಾವಣೆಗಳಲ್ಲೂ ಗೆಲುವು ಸಾಧಿಸಿ, 10 ವರ್ಷ ಕಾಲ ಆಡಳಿತ ನಡೆಸಿದ ಬಿಆರ್‌ಎಸ್ ಪಕ್ಷ ಅಧಿಕಾರ ಕಳೆದುಕೊಂಡಿದೆ. ಕಳೆದ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಪಡೆದಿದ್ದ ಬಿಜೆಪಿ ಈ ಬಾರಿ 8 ಸ್ಥಾನ ಪಡೆಯುವ ಮೂಲಕ ಪ್ರಭಾವವನ್ನು ಹೆಚ್ಚಿಸಿಕೊಂಡರೆ ಎಐಎಂಐಎಂ ಪಕ್ಷ 7 ಸ್ಥಾನಗಳಿಗೆ ಕುಸಿದಿದೆ. ಈ ರಾಜ್ಯದಲ್ಲೂ ಕೂಡ ಇತರರು ಒಂದು ಸ್ಥಾನ ಪಡೆದಿದ್ದಾರೆ.

ಹ್ಯಾಟ್ರಿಕ್ ಗೆಲುವಿನ ದಿಕ್ಸೂಚಿ

ರಾಷ್ಟ್ರಹಿತವನ್ನು ನೋಡುತ್ತಾರೆ ಎಂದು ಹೇಳಿದ್ದಾರೆ. ನಾರಿಶಕ್ತಿಯ ವಿಕಾಸವೇ ಬಿಜೆಪಿಯ ಆಧಾರಸ್ತಂಭವಾಗಿದೆ. ನಿಮಗೆ ನೀಡಿರುವ ಎಲ್ಲ ಭರವಸೆಗಳನ್ನು ನಾವು ಈಡೇರಿಸುತ್ತೇವೆ. ಇದು ಮೋದಿಯ ಕೇವಲ ಗ್ಯಾರಂಟಿ ಅಲ್ಲ, ಪೂರ್ಣಗೊಳಿಸುವ ಗ್ಯಾರಂಟಿ. ತೆಲಂಗಾಣದಲ್ಲಿ ಈ ಬಾರಿ ಬಿಜೆಪಿ ಉತ್ತಮ ಗೆಲುವು ಸಾಧಿಸಿದೆ. ತಾಯಂದಿರು, ಯುವಕರು, ಬಡವರು ಒಳ್ಳೆ ನಿರ್ಣಯ ತೆಗೆದುಕೊಂಡಿದ್ದಾರೆ. ಅವರಿಗೆ ನನ್ನ ಮನಪೂರ್ವಕ ನಮಸ್ಕಾರಗಳು. ದೇಶದಲ್ಲಿ ನನ್ನ ಪ್ರಕಾರ 4 ಜಾತಿಗಳು ಮಾತ್ರ ದೊಡ್ಡದಾಗಿವೆ. ಮಹಿಳಾ ಶಕ್ತಿ, ಯುವಶಕ್ತಿ, ರೈತರು, ಹಾಗೂ ಬಡವರ್ಗ. ಈ ನಾಲ್ಕು ಜಾತಿಗಳ ಸಶಕ್ತಿಕರಣದಿಂದ ದೇಶ ಅಭಿವೃದ್ಧಿ ಹೊಂದಲಿದೆ.

ಮೊದಲ ಬಾರಿ ವೋಟ್ ಮಾಡಿದವರು ನನ್ನ ಮೊದಲ ಮತ ಗೆಲುವು ಸಾಧಿಸಿದೆ ಎಂದು ಹೆಮ್ಮೆಯಿಂದ ಹೇಳುತ್ತಿದ್ದಾರೆ. ಮಹಿಳೆಯರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಸ್ತ್ರೀಶಕ್ತಿ ಬಗ್ಗೆ ಚುನಾವಣಾ ರ‍್ಯಾಲಿಯಲ್ಲಿ ಪದೇಪದೆ ಕೆಲವು ವಿಚಾರಗಳನ್ನು ನಾನು ಪ್ರಸ್ತಾಪಿಸಿದ್ದೆ. ನಾರಿ ಸಮ್ಮಾನ್, ಸುರಕ್ಷತೆ ಇದು ಬಿಜೆಪಿಯ ಗ್ಯಾರಂಟಿ ಆಗಿದೆ. ಬಿಜೆಪಿ ದೇಶದ ಯುವಜನತೆ ಹಿತಕ್ಕಾಗಿ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಆದಿವಾಸಿ ಸಮಾಜಕ್ಕೆ ಅನೇಕ ಯೋಜನೆಗಳನ್ನು ನಾವು ಜಾರಿಗೆ ತಂದಿದ್ದೇವೆ ಎಂದು ಹೇಳಿದ್ದಾರೆ.

ಆದಿವಾದಿ ಸಮುದಾಯ ಇಂದು ತನ್ನ ಅಭಿವೃದ್ಧಿಗಾಗಿ ಹವಣಿಸುತ್ತಿದೆ. ಬಿಜೆಪಿಯಿಂದ ಮಾತ್ರ ನಮ್ಮ ಅಭಿವೃದ್ಧಿ ಸಾಧ್ಯವೆಂದು ಸಾಬೀತುಪಡಿಸಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇರುವ ರಾಜ್ಯ ಅಭಿವೃದ್ಧಿಯತ್ತ ಸಾಗುತ್ತಿದೆ. ರಾಜಕೀಯ ಜೀವನದಲ್ಲಿ ಸುಳ್ಳು ಆಶ್ವಾಸನೆ ಎಂದೂ ನೀಡಿಲ್ಲ ಮತ್ತು ನೀಡಲ್ಲ ಎಂದಿದ್ದಾರೆ.

ರಾಜಸ್ಥಾನದ ಜನರ ಮೇಲೆ ಬಹಳ ವಿಶ್ವಾಸವಿತ್ತು, ಅದರಂತೆ BJP ಗೆಲ್ಲಿಸಿದ್ದಾರೆ. ಛತ್ತೀಸಗಢ್‌ನಲ್ಲಿ ಮೊದಲ ಪ್ರಚಾರ ಸಭೆಯಲ್ಲಿ ನಾನು ಹೇಳಿದ್ದೆ. ನಾನು ನಿಮಗೆ ಪ್ರಮಾಣಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಬಂದಿದ್ದೇನೆ. ತೆಲಂಗಾಣದಲ್ಲಿ ಈ ಬಾರಿ ಬಿಜೆಪಿ ಮತ್ತಷ್ಟು ಪ್ರಬಲಗೊಂಡಿದೆ. ತೆಲಂಗಾಣದ ಅಭಿವೃದ್ಧಿಯನ್ನು ನಾವು ಮುಂದುವರಿಸುತ್ತೇವೆ. ಅಲ್ಲಿಯ ಜನರ ಜೊತೆ ನನಗೆ ಉತ್ತಮ ಬಾಂಧವ್ಯ ಇದೆ ಎಂದು ಹೇಳಿದ್ದಾರೆ. ಪರೋಕ್ಷವಾಗಿ ರಾಹುಲ್ ಗಾಂಧಿಗೆ ಟಾಂಗ್ ನೀಡಿದ ಪ್ರಧಾನಿ ಮೋದಿ, ವಂದೇ ಭಾರತ್ ರೈಲಿಗೆ ಚಾಲನೆ ನೀಡಿದಾಗ ಕಾಂಗ್ರೆಸ್ ವ್ಯಂಗ್ಯ ವಾಡಿತ್ತು. ಆಯುಷ್ಮಾನ್ ಭಾರತ ಯೋಜನೆ, ಬಡವರಿಗೆ ಮನೆ ನಿರ್ಮಿಸಿ ಕೊಟ್ಟಾಗ ಬಿಜೆಪಿ ಯೋಜನೆಗಳ ಬಗ್ಗೆ ಕಾಂಗ್ರೆಸ್‌ನವರು ವ್ಯಂಗ್ಯವಾಡಿದ್ದರು. ಕಾಂಗ್ರೆಸ್ ಮತ್ತು ಅದರ ಅಂಗಪಕ್ಷಗಳಿಗೆ ನಾನು ವಿನಮ್ರತೆಯಿಂದ ಮನವಿ ಮಾಡ್ತೇನೆ ದೇಶವಿರೋಧಿ ಚಟುವಟಿಕೆ ಮತ್ತು ದೇಶ ಇಬ್ಭಾಗಿಸುವ ಜನರಿಗೆ ಬೆಂಬಲ ನೀಡಬೇಡಿ. ಇಂದು ಭಾರತದ ನಿವಾಸಿಗಳ ಆತ್ಮವಿಶ್ವಾಸ ಇಮ್ಮಡಿಗೊಂಡಿದೆ. ಭಾರತ ಎಲ್ಲ ಕ್ಷೇತ್ರಗಳಲ್ಲೂ ಇಂದು ಅಭಿವೃದ್ಧಿಯನ್ನು ಹೊಂದುತ್ತಿದೆ ಎಂದಿದ್ದಾರೆ. ದೇಶದಲ್ಲಿ ಇಂದು ಅನೇಕ ಹೊಸ ರೈಲು ನಿಲ್ದಾಣಗಳನ್ನು ನಿರ್ಮಿಸಿದ್ದೇವೆ. ನನ್ನ ಟ್ರ್ಯಾಕ್ ರೆಕಾರ್ಡ್ ಮೇಲೆ ಮಾತನಾಡುತ್ತೇನೆ. ಇಂದು ದೇಶದಲ್ಲಿ 5ಜಿ ನೆಟ್‌ವರ್ಕ್ ಇದೆ. ಬಿಜೆಪಿ ಸರ್ಕಾರದಲ್ಲಿ 4 ಕೋಟಿ ಬಡವರಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇವೆ. ಪ್ರತಿ ಮನೆಗೆನಲ್ಲಿ ನೀರು ಪೂರೈಕೆ ಯೋಜನೆ ಮುಂದುವರಿದಿದೆ. ಇಂದು ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಹಳ್ಳಿ ಹಳ್ಳಿಗಳಲ್ಲೂ ಸಂಭ್ರಮಾರಣೆ. ಮೋದಿಯ ಗ್ಯಾರಂಟಿ ವಾಹನ ನಮ್ಮ ಹಳ್ಳಿಗೂ ಬರುತ್ತಿದೆ ಎನ್ನುತ್ತಿದ್ದಾರೆ. ದೇಶವನ್ನು ಒಡೆಯುವ ವಿನಾಶಕಾರಿ ಶಕ್ತಿಗಳು ಮತ್ತೆ ಒಗ್ಗೂಡುತ್ತಿದ್ದಾರೆ ಎಂದು ಪರೋಕ್ಷವಾಗಿ INDIA ಒಕ್ಕೂಟದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ತೆಲಂಗಾಣ ಜನತೆಗೆ ಧನ್ಯವಾದ

ನಾನು ಧನ್ಯವಾದ ಹೇಳುತ್ತೇನೆ. ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ನಮಗೆ ಮತ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಈ ಮೂರು ರಾಜ್ಯಗಳಲ್ಲಿ ನಮ್ಮ ಸಾಧನೆ ನಿರಾಶಾದಾಯಕವಾಗಿದೆ. ಆದರೆ ದೃಢಸಂಕಲ್ಪದಿಂದ ನಾವು, ಈ ಮೂರು ರಾಜ್ಯಗಳಲ್ಲಿ ನಮ್ಮನ್ನು ನಾವು ಪುನರ್ನಿರ್ಮಿಸಲು ಮತ್ತು ಪುನರುಜ್ಜೀವನಗೊಳಿಸಲು ನಮ್ಮ ಬಲವಾದ ಸಂಕಲ್ಪವನ್ನು ಪುನರುಚ್ಚರಿಸುತ್ತೇವೆ ಎಂದು ಹೇಳಿದ್ದಾರೆ. ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಖರ್ಗೆ, ಕಾಂಗ್ರೆಸ್ ಪಕ್ಷವು ಈ ನಾಲ್ಕು ರಾಜ್ಯಗಳಲ್ಲಿ ಉತ್ತಮ ಅಭಿಯಾನವನ್ನು ನಡೆಸಿದೆ. ನಮ್ಮ ಲಕ್ಷಾಂತರ ಕಾರ್ಯಕರ್ತರ ಶ್ರಮವನ್ನು ನಾನು ಗುರುತಿಸುತ್ತೇನೆ ಮತ್ತು ಪ್ರಶಂಸಿಸುತ್ತೇನೆ ಎಂದು ಖರ್ಗೆ ಹೇಳಿದರು. ಐದು ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯ ಪೈಕಿ ನಾಲ್ಕರ ಫಲಿತಾಂಶ ಬಹುತೇಕ ಪ್ರಕಟಗೊಂಡಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಗಳಿಸಿದೆ. ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಮ್ಯಾಜಿಕ್ ಸಂಖ್ಯೆ ದಾಟಿರುವ ಬಿಜೆಪಿ ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡಿದೆ. ತೆಲಂಗಾಣದಲ್ಲಿ 'ಗ್ಯಾರಂಟಿ' ಯೋಜನೆಗಳ ಮೂಲಕ ಅಬ್ಬರದ ಪ್ರಚಾರ ನಡೆಸಿದ್ದ ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ದೊರೆತಿದೆ.

ಕಾಂಗ್ರೆಸ್ ಪರ ಅಲೆ ಶುರುವಾಗಿದೆ

ಕೆ ಚಂದ್ರಶೇಖರ್ ರಾವ್ ಅವರ 10 ವರ್ಷಗಳ ಆಡಳಿತದಿಂದ ಜನ ಬೇಸತ್ತಿದ್ದರು. ಭ್ರಷ್ಟಾಚಾರ, ಕುಟುಂಬ ರಾಜಕಾರಣ ಜನತೆ ಕಾಂಗ್ರೆಸ್ ನತ್ತ ಮುಖ ಮಾಡುವಂತೆ ಮಾಡಿದೆ. ಕರ್ನಾಟಕ, ಮಹಾರಾಷ್ಟ್ರದಿಂದ ನಮ್ಮ ನಾಯಕರು ಇಲ್ಲಿ ಬಂದು ಕೆಲಸ ಮಾಡಿದ್ದಾರೆ. ಇದು ಸಾಮೂಹಿಕ ನಾಯಕತ್ವದ ಗೆಲುವು ಎಂದು ಹೇಳಿದರು. ಮುಂಜಾಗ್ರತ ಕ್ರಮವಾಗಿ ಎಲ್ಲಾ ಶಾಸಕರನ್ನು ಕರೆದುಕೊಂಡು ಬರಲು ನಾವೆಲ್ಲರೂ ಸಜ್ಜಾಗಿದ್ದೇವೆ. ಹೈಕಮಾಂಡ್ ನೀಡಿದ ಕೆಲಸವನ್ನು ನಾವು ಮಾಡಿದ್ದೇವೆ. ಪಕ್ಷದಲ್ಲಿ ಹಿರಿಯರಿದ್ದು, ಮುಂದಿನ ನಿರ್ಧಾರವನ್ನು ಅವರು ತೆಗೆದುಕೊಳ್ಳಲಿದ್ದಾರೆ ಎಂದರು.

ಅಂತೆಯೇ ಬಿಆರ್‌ಎಸ್ ನಾಯಕರ ಟೀಕೆಗಳ ಕುರಿತು ಮಾತನಾಡಿದ ಡಿಕೆಶಿ, ಅವರ ಟೀಕೆಗಳಿಗೆ ಜನರೇ ಉತ್ತರ ನೀಡಿದ್ದಾರೆ, ಮುಂದಿನ ದಿನಗಳಲ್ಲಿ ಪ್ರತಿಕ್ರಿಯೆ ನೀಡಲಾಗುತ್ತದೆ. ಗೆದ್ದಂತಹ ಶಾಸಕರನ್ನುಕರೆದುಕೊಂಡು ಹೋಗುವ ಜವಾಬ್ದಾರಿಯನ್ನ ಜಿಲ್ಲಾ ಚುನಾವಣೆ ಉಸ್ತುವಾರಿಗಳಿಗೆ ನೀಡಲಾಗಿದೆ. ಈ ಹಿನ್ನೆಲೆ ತಮ್ಮ ವ್ಯಾಪ್ತಿಯ ಶಾಸಕರನ್ನು ಕರೆದುಕೊಂಡು ಬರಲು ಉಸ್ತುವಾರಿಗಳು ತೆಲಂಗಾಣಕ್ಕೆ ಹೋಗಿದ್ದಾರೆ ಎಂದು ಹೇಳಿದರು.

ವರ್ಗೀಕೃತ ಜಾಹೀರಾತು

ಪ್ರತಿ ಸೋಮವಾರ, ಗುರುವಾರ ಮತ್ತು ಶನಿವಾರ ರೂ. 600 + 30 ಮಾತ್ರ

ಜಾಹೀರಾತಿಗೆ ಸಂಪರ್ಕಿಸಿ 0821–2496522/23

KHB SITE FOR SALE
Yelwala, Mysore
20x30, 30x40
30x50, 50x80
9148933444, 8088382285

Walk in interview
ಶಾಲಾ ಆವರಣ ಮತ್ತು ಸ್ವಿಮ್ಮಿಂಗ್ ಪೂಲ್ ನೋಡಿಕೊಂಡು ಶಾಲೆಯಲ್ಲಿ ಆಯಾ ಮತ್ತು ಸೆಕ್ಯೂರಿಟಿ ಕೆಲಸ ಮಾಡಲು ಕುಟುಂಬ ಸಮೇತ ಬೇಕಾಗಿದ್ದಾರೆ.
ಉಚಿತ ವಸತಿ ಸೌಲಭ್ಯವಿದೆ.
Mob: 9538787037, 9148180700, 9535332633

Walk-in Interview
SLD EXCELLENT PUBLIC SCHOOL
English Medium, KHB Colony, Yalachanahalli, Yelwala Hobli, Mysore.
For Primary / Higher Primary
* Science Teacher * English Teacher
Qualification: B.Ed. Must. Fluency in English must. Fresher allowed.
Mob: 9538787037, 9148180700, 9036844557

HOME APPLIANCES SERVICE
ಫ್ರಿಡ್ಜ್, ವಾಷಿಂಗ್ ಮೆಶೀನ್, ಮೈಕ್ರೋ ವೋವೆನ್,
LED, LCD, AC
Sales & Service
Contact: Srinivas
9379699229

ಸೈಟು ಮಾರಾಟಕ್ಕಿದೆ
ಫಾರಂ ನಂ.3, ಖಾತಾ ಹೊಂದಿರುವ ನಿವೇಶನ (KBL ಬಡಾವಣೆಗೆ ಹೊಂದಿಕೊಂಡತಿರುವ) ದಿಕ್ಕು–ದಕ್ಷಿಣ ಅಳತೆ – 36x54, ನಿವೇಶನ ನಂ.9, ಶ್ರೀ ದೇವೇಗೌಡ ಸರ್ಕಲ್ ಹತ್ತಿರ, ಮೈಸೂರು, ಬನ್ನೂರು ರಸ್ತೆ.
9113991509
8123776343

ನೆನಪು ಪ್ರಿಂಟರ್ಸ್
ಬೇಕಾಗಿದ್ದಾರೆ
ಸಿಂಗಲ್ ಡೆಮ್ಮಿ ಮಿಷನ್ ಹಾಗೂ Ryobi ಆಫ್‌ಸೆಟ್ ಮಿಷನ್ ಆಪರೇಟರ್ ಬೇಕಾಗಿದ್ದಾರೆ.
9886329144, 9620740031
ಶಿವಾಜಿ ರಸ್ತೆ, ಎನ್.ಆರ್. ಮೊಹಲ್ಲಾ, ಮೈಸೂರು

ಉಚಿತ ತರಬೇತಿ
ಮನೆಯಿಂದಲೇ ಬತ್ತಲು ಸಾಂಬ್ರಾಣಿ ಮತ್ತು ಅಣಬೆ ತಯಾರಿಸಿ ನಮಗೆ ಮರಳಿಸಿ ಪ್ರತಿದಿನ 500 ರಿಂದ 800 ರೂ. ವರೆಗೆ ಗಳಿಸಿ.
ತರಬೇತಿಗಾಗಿ:
7406375196, 9880548596

ಸೋಫಾ ರಿಪೇರ್ಸ್ ಅಂಡ್ ವರ್ಕ್ಸ್
9591012944

FOR RENT ONE SHOP No. 3
Rent Rs. 3000/-
Advance Rs. 30,000/-
Mysuru Vidyaranyapuram, 4th Main, 27th Cross, Corner No. 894/A, West facing. Measuring 10x10 Ft. available near Sterling Theatre.
9448872684, 9900079871

ಬೇಕಾಗಿದ್ದಾರೆ
ವೃದ್ಧರು ರೋಗಿಗಳನ್ನು ಆರೈಕೆ ಮಾಡಲು ಯುವಕ/ಯುವತಿಯರು, ಮಹಿಳೆಯರು, ವಿಧವೆ/ವಿಚ್ಛೇದಿತೆಯರು ಹೋಂ ನರ್ಸಿಂಗ್ ಕೆಲಸಕ್ಕಾಗಿ ತಕ್ಷಣ ಬೇಕಾಗಿದ್ದಾರೆ. ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. (ನಮ್ಮಲ್ಲೇ ಉಳಿದುಕೊಳ್ಳುವವರಿಗೆ ಮಾತ್ರ ಅವಕಾಶ) ಸಂಬಳ: 15000
6366141518, 9845010281

ಹೊಸ ಮನೆ ಮಾರಾಟಕ್ಕಿದೆ
ಹಾಗೂ ಸೈಟುಗಳು ಮಾರಾಟಕ್ಕಿವೆ.
ಶ್ರೀರಾಂಪುರ ರಿಂಗ್ ರಸ್ತೆ ಹಾಗೂ ಶ್ರೀನಗರ ಹಿಂಭಾಗ ಮೈಸೂರು
8050345574

ವಿಕೇರ್ ಹೋಮ್ ನರ್ಸಿಂಗ್ ಮೈಸೂರು
ಮೈಸೂರಿನಲ್ಲಿ ರೋಗಿಯ ಆರೈಕೆಗೆ ಫುಲ್‌ಟೈಮ್ ಕೆಲಸಕ್ಕೆ ಮಹಿಳಾ ಹೋಮ್‌ನರ್ಸ್ ಬೇಕಾಗಿದ್ದಾರೆ
ವೇತನ 16,000–23,000/–
ಸಂಪರ್ಕಿಸಿ:
+91 9380 04 3696
+91 6364 48 1333

IMKTA - PRE-SCHOOL TEACHER TRAINING
Diploma Courses for SSLC, PU or any Degree Candidates.
Regular / Saturday / Correspondence Courses with practical training.
www: imkta.in
ALPHA INTERNATIONAL SCHOOL @ Srirampura
Call: 7829937469
ONLINE TRAINING AVAILABLE

DTCP SITES FOR SALE
DTCP Sites
Rs. 699 per sq.ft.,
Near Jayapura,
H.D. Kote Road, Mysore.
9590491194, 9606783264

HOME LOANS
CORPORATION, MUDA, KHB
GRAMATHANA PROPERTY
Site Purchase, Site Construction
House Purchase
Site Mortgage, house Mortgage
Contact: 9108416410

PART TIME JOBS
ಮನೆಯಲ್ಲಿಯೇ ಕುಳಿತು ನಾವು ಕೊಡುವ ಪುಸ್ತಕ ಬರವಣಿಗೆ ಹಾಗೂ ಫಾರಂ ಫಿಲ್ಲಿಂಗ್, ಪ್ಯಾಕಿಂಗ್, ಟೆಲಿಕಾಲಿಂಗ್, ಡಾಟಾ ಎಂಟ್ರಿ ಹಾಗೂ ಮೊಬೈಲ್ ಮೂಲಕ ತಿಂಗಳಿಗೆ 15,000 ದಿಂದ 30,000 ಸಂಪಾದಿಸಿ + (ಕೋರಿಯರ್ ಸೌಲಭ್ಯವಿದೆ)
9148733213

Sudarshan Saur
SOLAR WATER HEATER



SUNZONE SOLAR SYSTEM
Vishwamanava Double Road, Kuvempunagar, Mysuru
9845175443

ಕೊಳ್ಳೇಗಾಲದ ಜ್ಯೋತಿಷ್ಯರು
ಜ್ಯೋತಿಷ್ಯ ರತ್ನ ಮೋಡಿ ಮಾಂತ್ರಿಕ ಪಂ॥ ಎಸ್.ಕೆ. ಪ್ರಶಾಂತ್ ಆಚಾರ್ಯ
ಮೊ: 9740947045
ಸ್ತ್ರೀ ಪುರುಷ ಪ್ರೇಮ, ಸಂತಾನ, ವಿವಾಹ, ದಾಂಪತ್ಯ ಸಮಸ್ಯೆ, ನಾಗದೋಷ, ಕುಜದೋಷ, ದುಷ್ಟಶಕ್ತಿ, ಪ್ರೇತಬಾಧೆ, ಸಾಲಬಾಧೆ, ವ್ಯಾಪಾರದಲ್ಲಿ ತೊಂದರೆ ತನ್ನವರೆ ತನಗೆ ಶತ್ರು ನಿಮ್ಮ ಯಾವುದೇ ಗುಪ್ತ ಹಾಗೂ ಕಠಿಣವಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡುತ್ತಾರೆ. ಸ್ಥಳ: ಹೋಟೆಲ್ ಗೋವರ್ಧನ, ಡಾ॥ ರಾಜ್‌ಕುಮಾರ್ ಪಾರ್ಕ್ ಹತ್ತಿರ, ಶ್ರೀ ಹರ್ಷ ರಸ್ತೆ (ಹೊಸ ಸುಮಂಗಲಿ ಸಿಲ್ಕ್ಸ್ ಹತ್ತಿರ), ಮೈಸೂರು

HOUSE FOR LEASE
2 BHK house, ground floor, East face, semi-furnished with Solar & UPS @ J.P. Nagar Ring Road.
Mob: 98802-90857

ಬಾಡಿಗೆಗೆ ಇದೆ
ಮೊದಲ ಮಹಡಿಯಲ್ಲಿರುವ ಜಾಗ ಆಫೀಸ್‌ಗೆ ಬಾಡಿಗೆಗೆ ಇದೆ.
410 ಚ.ಅಡಿ, ಪೂರ್ವಾಭಿಮುಖ. ಕಚೇರಿಗೆ ಸೂಕ್ತವಾಗಿದೆ. ವಿಳಾಸ: 37/ಎ, 18 ನೇ ಕ್ರಾಸ್ ಹತ್ತಿರ, 2 ನೇ ಮುಖ್ಯ ರಸ್ತೆ, ಜಯನಗರ, ಮೈಸೂರು. ಲ್ಯಾಂಡ್‌ಮಾರ್ಕ್: ಇಸ್ಕಾನ್.
9739762493, 7899380159

ಕೊಳ್ಳೇಗಾಲದ ಜ್ಯೋತಿಷ್ಯರು
ಪಂ. ಎಸ್. ಕುಮಾರಸ್ವಾಮಿ (ಮೋಡಿ ಮಾಂತ್ರಿಕರು)
MOB: 9880583804
ಇವರು ಕೊಳ್ಳೇಗಾಲದ ಚೌಡಿ, ಭೂತರಾಯ ಅಘೋಚರ ಶಕ್ತಿಯಿಂದ ಸ್ತ್ರೀ ಪುರುಷ ಪ್ರೇಮ, ದಾಂಪತ್ಯ ಸಮಸ್ಯೆ, ಶತ್ರು ದೋಷ, ಸಾಲ ಬಾಧೆ, ಯಾವುದೇ ಸಮಸ್ಯೆಗಳಿಗೆ ಮೋಡಿ ಮಾಂತ್ರಿಕ ಶಕ್ತಿಯಿಂದ ಚೌಡಿ ಮತ್ತು ಭೂತರಾಯನ ಪ್ರಯೋಗ ದಿಂದ ಎರಡೇ ದಿನದಲ್ಲಿ ಪರಿಹಾರ ಮಾಡಿಕೊಡುತ್ತಾರೆ.
ಖಾಯಂ ವಿಳಾಸ: ಎಟಿಎಂ ಪಕ್ಕ, ಟಿಕೆಟ್ ಬುಕ್ಕಿಂಗ್ ಕೌಂಟರ್ ಹತ್ತಿರ (ರಿಲಯನ್ಸ್ ಮಾಲ್) (ಕೆ.ಎಸ್.ಆರ್.ಟಿ.ಸಿ) ಸಬರ್ಬ್ ಬಸ್ ಸ್ಟ್ಯಾಂಡ್, ಮೈಸೂರು–1

ಉದ್ಯೋಗ ಅವಕಾಶ
ಬಂದ ದಿನವೇ ಕೆಲಸ (ಮಾರ್ಕೆಟಿಂಗ್ ಅಲ್ಲ) ಮೈಸೂರಿನ ಪ್ರತಿಷ್ಠಿತ MNC ಹಾಗೂ IT ಕಂಪನಿಗಳಿಗೆ 4th SSLC, PUC, ITI, Any Degree ಪಾಸ್ / ಫೇಲ್ ಆದ ಯುವಕ/ಯುವತಿಯರು ಇಂದೇ ಬೇಕಾಗಿದ್ದಾರೆ. ESI/PF ನೊಂದಿಗೆ ಊಟ ವಸತಿಯಿರುತ್ತದೆ.
ಸಂಬಳ+ಓಟಿ 15,200/- to 86,000/-
9740733021, 9535028750

ಸಂಪು ಮತ್ತು ಟ್ಯಾಂಕ್ ಕ್ಲೀನಿಂಗ್
Mob: 8880558064

ತಕ್ಷಣ ಬೇಕಾಗಿದ್ದಾರೆ
ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಲು ಮಹಿಳೆಯರು, ಹುಡುಗಿಯರು ಬೇಕಾಗಿದ್ದಾರೆ. ಸಂಬಳ 9000 ಸಮಯ ಬೆಳಿಗ್ಗೆ 9.30 ರಿಂದ ರಾತ್ರಿ 9.00 ರವರೆಗೆ ಸ್ಥಳ: ಅಗ್ರಹಾರ & ಕೆ.ಜಿ.ಕೊಪ್ಪಲ್ ಮೈಸೂರು. ಸ್ಥಳೀಯರಿಗೆ ಆದ್ಯತೆ
9986311444
9986322444

ತಕ್ಷಣ ಬೇಕಾಗಿದ್ದಾರೆ
ರಾಮಸ್ವಾಮಿ ಸರ್ಕಲ್, ಮುಡಾ ಆಫೀಸ್ ಮತ್ತು ಬಲ್ಲಾಳ ಸರ್ಕಲ್ ಏರಿಯಾದಲ್ಲಿ ಕೆಲಸ ಮಾಡಲು ಸೆಕ್ಯೂರಿಟಿ ಗಾರ್ಡ್‌ಗಳು ಬೇಕಾಗಿದ್ದಾರೆ.
ವಿದ್ಯಾರ್ಹತೆ : SSLC ಮೇಲ್ಪಟ್ಟು.
ಸಂಬಳ : 10,000+8hrs
17,000+W/o12hrs
9620667819
9620777819

DOCUMENT LOST
I Zubair Ahmed Syed, Have lost Khata Certificate of Site No. 3181, (6x9 Mtrs) Devanuru 3rd Stage Layout, Mysore Finders Please Contact:
9880797926

ಬರವಣಿಗೆ ಕೆಲಸ
ಮನೆಯಿಂದಲೇ ಫಾರಂ ಭರ್ತಿ ಮಾಡುವ ಉದ್ಯೋಗ ಮಾಡಿ ಪ್ರತಿ 1 ಫಾರಂಗೆ 30 ರೂ.ಗಳನ್ನು ಪಡೆಯಿರಿ.
97318 91409

ಟಿವಿ ರಿಪೇರಿ
ಎಲ್‌ಸಿಡಿ, ಎಲ್‌ಇಡಿ ಟಿವಿ
Service at your doorstep.
Mob: 9880066886

ಮಾಂತ್ರಿಕ ಕೇರಳ ಶ್ರೀ ಭಗವತಿ ಜ್ಯೋತಿಷ್ಯರು
ಶ್ರೀ ಎಸ್.ಎಸ್.ಪ್ರಸಾದ್ ಪೊದುವಾಳ್
ಮೊ.: 9731839596
ಇವರು ಕುಟ್ಟಿಚೇತನ್ ರುದ್ರಿಮಾರ್ತಾಂಡ ದೇವಿ ಭಗವತಿ ಮಳಯಾಲಿ ಮಾಂತ್ರಿಕ ಶಕ್ತಿಯಿಂದ ಸ್ತ್ರೀ ಪುರುಷ, ಪ್ರೇಮ, ದಾಂಪತ್ಯ ಸಮಸ್ಯೆ, ಸಂತಾನ, ದುಷ್ಟಶಕ್ತಿ, ಶತ್ರುಭಾಧೆ, ವ್ಯಾಪಾರ, ಅತ್ತೆ ಸೊಸೆ ಕಿರಿಕಿರಿ, ಸಾಲಭಾಧೆ, ಆರೋಗ್ಯ, ಮಾನಸಿಕ ಚಿಂತೆ, ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ ತಕ್ಷಣದಲ್ಲಿ ಪರಿಹಾರ ಶತಸಿದ್ಧ. ಖಾಯಂ ಮನೆ ವಿಳಾಸ:– ಮನೆ ನಂ.68, ಸತ್ಯ ಮಾರ್ಗ ಗೀತಾ ಸ್ಕೂಲ್ ಹಿಂಭಾಗ, ಹೊಸ ಡಿ.ಸಿ ಆಫೀಸ್ ಎದುರು, ಸಿದ್ಧಾರ್ಥನಗರ, ಮೈಸೂರು.

ಅನುಬಂಧ ಮ್ಯಾರೇಜಸ್
ವಧು ವರರನ್ನು ಹುಡುಕಲು ಸಹಾಯಬೇಕೇ? ನಮಗೆ ಕರೆ ಮಾಡಿ
6361740552

ನಿವೇಶನ ಮಾರಾಟಕ್ಕಿದೆ
30x40 ಅಳತೆಯ ಎರಡು ನಿವೇಶನಗಳು. (ಉತ್ತರಾಭಿಮುಖ) ರಾಜಕುಮಾರ ರಸ್ತೆ, ಹುಲ್ಲಹಳ್ಳಿ
9900252597

ತಕ್ಷಣ ಬೇಕಾಗಿದ್ದಾರೆ
ಹೆಬ್ಬಾಳ್ ಮತ್ತು ಮೇಟಗಳ್ಳಿ ಏರಿಯಾದಲ್ಲಿ ಕೆಲಸ ಮಾಡಲು ಕಂಪ್ಯೂಟರ್ ಅನುಭವಯುಳ್ಳ ಸೆಕ್ಯೂರಿಟಿ ಸೂಪರ್‌ವೈಸರ್ ಮತ್ತು ಗಾರ್ಡ್‌ಗಳು ಬೇಕಾಗಿದ್ದಾರೆ.
ವಿದ್ಯಾರ್ಹತೆ : SSLC ಮೇಲ್ಪಟ್ಟು
ಸಂಬಳ: 18500/- +W/o (8hrs)
9880727819
9620777819

ನಿವೃತ್ತ ನೌಕರರಿಗೆ ಉದ್ಯೋಗಾವಕಾಶದ ಸೆಮಿನಾರ್
ಭಾರತದ ಅತ್ಯಂತ ವಿಶ್ವಾಸಾರ್ಹ ಬ್ಯಾಂಕ್ ಸಮೂಹ ಸಂಸ್ಥೆಯಲ್ಲಿ ಉದ್ಯೋಗ ಮತ್ತು Business ಅವಕಾಶದ ಸೆಮಿನಾರ್ ಏರ್ಪಡಿಸಲಾಗಿದೆ. Benifits : Fixed Salary + PF + ESI + ಇತರೆ ಭತ್ಯೆಗಳು ಲಭ್ಯವಿರುತ್ತದೆ. ಬೇಕಾಗುವ ದಾಖಲಾತಿಗಳು 1) ಫೋಟೋ 2) ಪಾನ್‌ಕಾರ್ಡ್ 3) ಆಧಾರ್ ಕಾರ್ಡ್, 4) ಬ್ಯಾಂಕ್ ಪಾಸ್‌ಬುಕ್.ಸ್ಥಳ,ದಿನಾಂಕ ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ.
7795039992

FANTASTIC OPPORTUNITY
For Retired Officials (State Govt/ Central Govt./Banking Sector/Public & Private Sector) House wives, Businessmen & Unemployed graduates to be a part of Indias Leading Insurance company with Zero Investment & Flexible working hours (Work form Home) An Opportunity to earn attractive & unlimited commission & incentives Interested persons may contact:
9845458130, 8861918556

DOCUMENT LOST
I Suresh Babu have lost Property Documents of House No.987, Kuvempunagar Mysore on 22/08/2023 Finders Contact
8970386611

WANTED URGENT
10th, PUC, ಯಾದ Age (18-22) Earn (8500/- 16500/-) Pm, Only Freshers, Trainee ಗಳಾಗಿ No Fee, ನೇರ ಸಂದರ್ಶನ
ಕಾಲ್: 9342827788
Meet US Time (11 AM to 3PM)

ವಿಠಲ್ ರೆಕಾರ್ಡ್ಸ್ ಪ್ರೈವೇಟ್ ಲಿಮಿಟೆಡ್
ಖಾಲಿ ಹುದ್ದೆ: 150+
ಸಂಬಳ 10,000 ಮೂಲ ಭತ್ಯೆ +5000 ಪ್ರೋತ್ಸಾಹ ಧನ.
ಸಂದರ್ಶನದ ಸಮಯ: 9.30 ರಿಂದ 5.30.
ವಿಳಾಸ: #42, JCK ಇಂಡಸ್ಟ್ರಿಯಲ್ ಪಾರ್ಕ್, ಮೇಟಗಳ್ಳಿ ಪೋಸ್ಟ್, ಪ್ರೀತಿ ಗ್ರ್ಯಾನೈಟ್ ಹತ್ತಿರ, ಕೆ.ಆರ್.ಎಸ್. ರಸ್ತೆ, ಮೈಸೂರು–570 016. ಕರೆ ಮಾಡಿ:
Mob: 8867064586

ಮೊಬೈಲ್‌ನಲ್ಲಿ ಕೆಲಸ ವಾರದ ಸಂಬಳ
NO TARGET, TYPING WORK
ತಿಂಗಳಿಗೆ ರೂ.10,000 ರಿಂದ ರೂ.25,000 ಗಳಿಸಬಹುದು.
8884439666

ಡ್ರೈವರ್ ಬೇಕಾಗಿದ್ದಾರೆ
ಗೂಡ್ಸ್ ಅಟೋಗೆ ಲೈನ್ ಸೇಲ್ಸ್ ಡ್ರೈವರ್ ಬೇಕಾಗಿದ್ದಾರೆ. ಮತ್ತು FMCG ಸೇಲ್ಸ್ ಮ್ಯಾನ್ ಬೇಕಾಗಿದ್ದಾರೆ. (South) ಅನುಭವ ಇರುವವರಿಗೆ ಆದ್ಯತೆ
9972258425

HOUSE FOR RENT
2 BHK, 1st Floor, Facing @ Chamundi Vihar, Layout, Nazarbad, Mysore-10
9945166444

ಬೇಕಾಗಿದ್ದಾರೆ
ದಿನಸಿ ಅಂಗಡಿಯಲ್ಲಿ ಪ್ಯಾಕಿಂಗ್ ಮತ್ತು ಹೆಲ್ಪರ್ ಕೆಲಸಕ್ಕೆ ಹುಡುಗರು ಬೇಕಾಗಿದ್ದಾರೆ. ಕುವೆಂಪುನಗರ
9535370330

ಕೆಲಸಕ್ಕೆ ಬೇಕಾಗಿದ್ದಾರೆ
Car Wash ಮಾಡಲು ಅನುಭವವುಳ್ಳ ಹುಡುಗರು ಬೇಕಾಗಿದ್ದಾರೆ. Car Driving ಮಾಡಲು ಬರಬೇಕು. ಆಕರ್ಷಕ ಸಂಬಳ ನೀಡಲಾಗುವುದು. ಸ್ಥಳ: ಡಾ॥ ರಾಜ್‌ಕುಮಾರ್ ರಸ್ತೆ, ತ್ರಿವೇಣಿ ಸರ್ಕಲ್.
8861221755

ಬಾಡಿಗೆಗೆ ದೊರೆಯುತ್ತದೆ
ಒಂದೇ ಕಟ್ಟಡದಲ್ಲಿ (ಬಿಲ್ಡಿಂಗ್) ಅಟ್ಯಾಚ್ ಬಾತ್‌ರೂಮ್ ಹೊಂದಿರುವ 8 ರೂಂಗಳು ಬಾಡಿಗೆಗೆ ಅಥವಾ PG ನಡೆಸಲು ಬಾಡಿಗೆಗೆ ದೊರೆಯುತ್ತದೆ
ಸ್ಥಳ: ಜೆ.ಪಿ.ನಗರ, ಮೈಸೂರು
8296695765
7996193952

ಮನೆ ಭೋಗ್ಯಕ್ಕೆ ಇದೆ
30x40 ಡ್ಯೂಪ್ಲೆಕ್ಸ್ 24 ಚದರ ಇರುವ ಮನೆ, ರೂ.10 ಲಕ್ಷಕ್ಕೆ ಭೋಗ್ಯಕ್ಕೆ ಇದೆ. ಸ್ಥಳ: ಗಂಜಾಂ ಶ್ರೀರಂಗಪಟ್ಟಣ
9972358966

2.5 BHK HOME INTERIORS @ ₹ 2.5 LACS
ISO 9001:2015 Certified Company Depot
Build Mart
TALK TO OUR DESIGN TEAM
9731591267

100% TEAK WOOD
FACTORY FINISH DOORS & FRAMES
@ FACTORY DEPOT RATES



10 YEARS WARRANTY* ISI
9845426862
9901291267

!!! HURRY UP !!!
We are excited and willing to offer the role of Financial Consultant Advisor.
Highlights:
1) No set working hours, 2) No Experience Required, 3) No Age Limit, 4) No Investment Needed, 5) No earning Limit.
8747808636

FOR SALE
1) 30x40 30@50 near Defence Apartment Kote Road
2) Commercial 30@43 Gokulam
3) 30@40 Narasipura Road
4) Commercial 50@80 Bogadi Road
5) 40&70 House Vidyaranya puram
6) 10 Guntas land doctor lyt attach 30@45 n Kuvempu Nagar
New and old house city surrounding
Prakruthi Properties
9538690359, 9035990359

HOUSE FOR SALE at Ramakrishnanagar
4 BHK Duplex new house, 30x40, MUDA, E/F Door, Near Andolana Circle.
Price: Rs. 1.60 Cr.
(Brokers Excuse)
Mob: 8660105902

ಯುವಕ/ಯುವತಿಯರು ಬೇಕಾಗಿದ್ದಾರೆ
7th, SSLC, PUC, Diploma, In Nursing & Any Educational Qualification ಮೈಸೂರು ಹಾಗೂ ಮಂಗಳೂರಿನಲ್ಲಿ ಹೋಂ ಕೇರ್ ಕೆಲಸಕ್ಕೆ ಬೇಕಾಗಿದ್ದಾರೆ. ತರಬೇತಿಯೊಂದಿಗೆ ಉದ್ಯೋಗವನ್ನು ಒದಗಿಸಲಾಗುವುದು. ಊಟ ಮತ್ತು ವಸತಿಯೊಂದಿಗೆ ಉತ್ತಮ ಸಂಬಳವನ್ನು ನೀಡಲಾಗುವುದು.
ಸಂಬಳ: 12000/– ರಿಂದ 18000/–
9035324777
7259306665

ಶ್ರೀ ಪುಟ್ಟಸ್ವಾಮಿ ಚಿಟ್ ಫಂಡ್ಸ್ ಪ್ರೈ.ಲಿ.
(ಸರ್ಕಾರದಿಂದ ಮಾನ್ಯತೆ ಪಡೆದಿದೆ)
1 ಲಕ್ಷ ದಿಂದ 10 ಲಕ್ಷದವರೆಗೆ ಚೀಟಿ ಪ್ರಾರಂಭವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
8747965423

WANTED
2 BHK House For Rent in & around Chamrajpuram, Jayanagar, K.M.Puram
Contact
9591624825

ಮೈಸೂರು ಮಿತ್ರ
ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತು ಗಳು ವಿಶ್ವಾಸಪೂರ್ಣವೇ ಆದರೂ ಅವು ಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸ ಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
-ಜಾಹೀರಾತು ವ್ಯವಸ್ಥಾಪಕರು

ಸೋಮವಾರ ಗುರುವಾರ ಶನಿವಾರ
ಪ್ರತಿ ಜಾಹೀರಾತಿಗೆ
ರೂ. 630 ಮಾತ್ರ

ಮೈಸೂರು ಮಿತ್ರ ಸೋಮವಾರ 4 ಡಿಸೆಂಬರ್ 2023

ಸಮಾಜಮುಖಿ ಪತ್ರಕರ್ತರಿಗೆ ಸರ್ಕಾರಿ ಸೌಲಭ್ಯ ಒದಗಿಸಬೇಕು

ಪತ್ರಿಕಾ ದಿನಾಚರಣೆಯಲ್ಲಿ ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ಶ್ರೀವಿನಯ್ ಗುರೂಜಿ ಒತ್ತಾಯ



ಮಂಡ್ಯ, ಡಿ.3– ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರ ಮಕ್ಕಳಿಗೆ ರಿಯಾಯಿತಿ ದರದಲ್ಲಿ ಶಿಕ್ಷಣ ಹಾಗೂ ಕುಟುಂಬ ವರ್ಗದವರಿಗೆ ರಿಯಾಯಿತಿ ದರದಲ್ಲಿ ಆರೋಗ್ಯ ಸೌಲಭ್ಯ ಒದಗಿಸಬೇಕು ಎಂದು ಸರ್ಕಾರವನ್ನು ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ಶ್ರೀವಿನಯ್ ಗುರೂಜಿ ಒತ್ತಾಯಿಸಿದರು.

ಭಾನುವಾರ ನಗರದ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಪತ್ರಕರ್ತರಿಗೆ ಯಾವುದೇ ಭದ್ರತೆ ಇಲ್ಲ. ಅವರು ಜೀವನವನ್ನು ಯಜ್ಞವಾಗಿ ಸ್ವೀಕರಿಸಿದ್ದಾರೆ. ಕರ್ತವ್ಯದ ದೃಷ್ಟಿಯಿಂದ ಅವರಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ. ಪತ್ರಕರ್ತರಿಗೆ ಮತ್ತಷ್ಟು ಸೌಲಭ್ಯಗಳನ್ನು ನೀಡಿದರೆ ಅವರು ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಪ್ರೇರಣೆ ನೀಡಿದಂತಾಗುವುದು. ಸಮಾಜ ಬದಲಾವಣೆ ಮಾಡುವ ಪ್ರಜೆಗಳಿಗೆ ನ್ಯಾಯ ದೊರಕಿಸುವ ಶಕ್ತಿ ಪತ್ರಕರ್ತರಿಗಿದೆ. ದೃಶ್ಯ ಮಾಧ್ಯಮಗಳು, ಪತ್ರಿಕೆಗಳು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಿದಾಗ ಜನರು ಪೂಜ್ಯನೀಯ ಭಾವದಿಂದ ನೋಡುವರು. ಪತ್ರಿಕಾರಂಗ ಕ್ರಾಂತಿಕಾರಿ, ಪಾರದರ್ಶಕ ಅನುಭವ ಹೊಂದಿದೆ. ಅದರ ವಿಶ್ವಾಸಾರ್ಹತೆಯನ್ನು ಕಾಪಾಡುವುದು ಪತ್ರಕರ್ತರ ಕೆಲಸ ಎಂದರು.

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾತನಾಡಿ, ರಾಜಕಾರಣಿಗಳಿಗೆ ಪತ್ರಕರ್ತರು ಮಾರ್ಗದರ್ಶಕರು ಆಗಿದ್ದಾರೆ. ನನ್ನ ರಾಜಕೀಯ ಬೆಳವಣಿಗೆಯಲ್ಲಿ ಪತ್ರಕರ್ತರ ಸಹಕಾರ ದೊಡ್ಡದಿದೆ. ಕೊರೊನಾ ಸಮಯದಲ್ಲಿ ನಾವು ಸೈನಿಕರಂತೆ ಕೆಲಸ ಮಾಡುವುದಕ್ಕೆ ಪತ್ರಕರ್ತರು ಪ್ರೇರಣೆಯಾಗಿದ್ದಾರೆ ಎಂದರು.

ಶಾಸಕ ಪಿ.ರವಿಕುಮಾರ್ ಗಣಿಗ ಮಾತನಾಡಿ, ಪತ್ರಕರ್ತ ಎಂದರೆ ಜವಾಬ್ದಾರಿ. ಅವರು ಮನಗಳನ್ನು ಕೂಡಿಸಬಹುದು. ಹಾಳು ಮಾಡಬಹುದು. ವಿಷಯವನ್ನು ವಸ್ತುನಿಷ್ಠವಾಗಿ ವರದಿ ಮಾಡಿದಾಗ ಪ್ರಗತಿಗೆ ಪೂರಕವಾಗುತ್ತದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವುದಕ್ಕೆ ಮೊದಲ ಆದ್ಯತೆ ನೀಡಬೇಕು ಎಂದರು.

ಪತ್ರಕರ್ತರ ಜಾಹೀರಾತಿನ ಬಾಕಿ ಹಣ 145 ಕೋಟಿ ರೂ.ಗಳಾಗಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದೇನೆ. ಅಧಿವೇಶನದಲ್ಲೂ ಈ ಕುರಿತು ಮಾತನಾಡುವೆ. ಈಗಾಗಲೇ 15 ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಉಳಿದ 130 ಕೋಟಿ ರೂ. ಹಣ ಬಿಡುಗಡೆಗೆ ಪ್ರಯತ್ನಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ಕೆ.ಸಿ.ಮಂಜುನಾಥ್ ನೂತನ ಅಧ್ಯಕ್ಷ ಬಿ.ಪಿ.ಪ್ರಕಾಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಹಿರಿಯ ಪತ್ರಕರ್ತರಿಗೆ ವಾರ್ಷಿಕ ಪಶಸ್ತಿ ನೀಡಿ ಗೌರವಿಸಲಾಯಿತು. ಪತ್ರಕರ್ತರ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪತ್ರಕರ್ತರ ಸಂಘದ ಎಲ್ಲಾ ಪದಾಧಿಕಾರಿಗಳು ನಿರ್ದೇಶಕರನ್ನು ಅಭಿನಂದಿಸಲಾಯಿತು.

> ಪತ್ರಕರ್ತರು ರಚನಾತ್ಮಕವಾಗಿ ಕೆಲಸ ಮಾಡಬೇಕು. ಜನರಿಗೆ ಉಪಯುಕ್ತ ವಿಷಯಗಳನ್ನು ಬರೆಯುವ ಅಗತ್ಯವಿದೆ. ರಾಜಕಾರಣದಲ್ಲಿ ಆರೋಪ–ಪ್ರತ್ಯಾರೋಪಗಳು ಇದ್ದೇ ಇರುತ್ತವೆ. ಯುವಕರ ಪ್ರಗತಿಗೆ ಪೂರಕವಾದ, ಮಹಿಳೆಯರಿಗೆ ಅಭಿವೃದ್ಧಿಗೆ ಅನುಕೂಲವಾಗುವ, ರೈತರ ಜೀವನ ಭದ್ರತೆಗೆ ನೆರವಾಗುವಂತಹ ವಿಷಯಗಳಿಗೆ ಆದ್ಯತೆ ನೀಡುವುದರಿಂದ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ.
>
> – ಎನ್.ಚಲುವರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ.

ವೇದಿಕೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಕಾರ್ಯದರ್ಶಿ ಮತ್ತೀಕೆರೆ ಜಯರಾಂ, ಸೋಮಶೇಖರ ಕೆರಗೋಡು, ಏಷ್ಯಾ ಪತ್ರಕರ್ತರ ಒಕ್ಕೂಟದ ಸಂಚಾಲಕ ಹೆಚ್.ಬಿ.ಮದನ್‌ಗೌಡ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಪಿ.ಜೆ.ಚೈತನ್ಯ ಕುಮಾರ್, ಎಸ್.ಕೃಷ್ಣ ಸ್ವರ್ಣಸಂದ್ರ, ಕೆ.ಎನ್.ರವಿ, ನವೀನ್ ಚಿಕ್ಕಮಂಡ್ಯ ಸೇರಿದಂತೆ ಇತರರಿದ್ದರು.

ವಿಕಲಚೇತನರಿಗೆ ಸೌಲಭ್ಯ ಒದಗಿಸಲು ಅಗತ್ಯ ಕ್ರಮ

ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ



ಮಂಡ್ಯ, ಡಿ.3– ವಿಕಲಚೇತನರು ಹಲವು ಬೇಡಿಕೆ ಸಲ್ಲಿಸಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಜಿಲ್ಲಾಡಳಿತ, ಜಿಪಂ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲೆಯ ವಿಕಲಚೇತನರ ಸಂಯುಕ್ತಾಶ್ರಯದಲ್ಲಿ ಕಲಾ ಮಂದಿರದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಡಿ.4ರಿಂದ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿಕಲಚೇತನರಿಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಕ್ರಮ ಕುರಿತು ಪೂರಕವಾದ ಉತ್ತರ ನೀಡಿ, ಹೆಚ್ಚಿನ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಕಲಚೇತನರ ಸಂಘದ ಸಹಕಾರದೊಂದಿಗೆ ಜಿಲ್ಲಾ ಮಟ್ಟದ ಸಭೆ ನಡೆಸಿ ವಿಕಲಚೇತನರಿಗೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಸಂಸದನಾಗಿದ್ದ ವೇಳೆ ವಿಕಲಚೇತನರಿಗೆ ಹೆಚ್ಚಿನ ಸೌಲಭ್ಯ ನೀಡಿದ್ದೇನೆ ಎಂದರು.

ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ, ಆಧಾರ ಯೋಜನೆಯಡಿ ಸಾಲ ಸೌಲಭ್ಯ, ಶುಲ್ಕ ಮರುಪಾವತಿ, ಶಿಶುಪಾಲನಾ ಭತ್ಯೆ, ಕ್ರೀಡಾ ಪಟುಗಳಿಗೆ ಸಾಧನೆ ಯೋಜನೆಯಡಿ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ವಿಕಲಚೇತನ ಫಲಾನುಭವಿಗಳ ಖಾತೆಗಳಿಗೆ ಪಾವತಿಸಲಾಗುತ್ತಿದೆ ಎಂದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಕಲಚೇತನರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ್, ಸಿಇಓ ಶೇಖ್ ತನ್ವೀರ್ ಆಸೀಫ್, ಎಸ್ಪಿ ಎನ್.ಯತೀಶ್, ಮಂಡ್ಯ ಎಸಿ ಶಿವಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಾಜಮೂರ್ತಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲ್ಯಾಣಾಧಿಕಾರಿ ರೋಹಿತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂಪ್ರಕಾಶ್ ಸೇರಿದಂತೆ ಇನ್ನಿತರರಿದ್ದರು.

ಬೆಳವಾಡಿಯಲ್ಲಿ ಶಾಸಕರಿಂದ ಕುಂದುಕೊರತೆ ಸಭೆ



ಶ್ರೀರಂಗಪಟ್ಟಣ, ಡಿ.3– ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಶಾಸಕ ರಮೇಶ್‌ಬಾಬು ಬಂಡಿಸಿದ್ದೇಗೌಡ ಕುಂದುಕೊರತೆ ಸಭೆ ನಡೆಸಿದರು.

ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರೊಂದಿಗೆ ಗ್ರಾಮದ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ ಶಾಸಕರು, ತುರ್ತಾಗಿ ಆಗಬೇಕಿರುವ ಕೆಲಸಗಳ ಬಗ್ಗೆ ಮಾತುಕತೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಗ್ರಾಮದ ರಸ್ತೆಗಳ ಅಭಿವೃದ್ಧಿ, ಶಾಲಾ ಕಟ್ಟಡ ದುರಸ್ತಿ, ಸ್ಮಶಾನ ಅಭಿವೃದ್ಧಿ, ದೇವಾಲಯ ಅಭಿವೃದ್ಧಿ, ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗಾಗಿ ಶಾಸಕರಿಗೆ ಮನವಿ ಸಲ್ಲಿಸಿದರು.

ಶಾಸಕ ರಮೇಶ್‌ಬಾಬು ಬಂಡಿಸಿದ್ದೇಗೌಡ ಮಾತನಾಡಿ, ಸರ್ಕಾರ ನಾಡಿನ ಜನತೆಗೆ ಗೃಹ ಜ್ಯೋತಿ, ಅನ್ನ ಭಾಗ್ಯ, ಗೃಹಲಕ್ಷ್ಮಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಗ್ರಾಮದಲ್ಲಿ ಅಗತ್ಯವಾಗಿ ಆಗಬೇಕಿರುವ ಅಭಿವೃದ್ಧಿ ಕಾಮಗಾರಿಗೆ ಕ್ರಮ ಕೈಗೊಳ್ಳಲಾಗುವುದು. ಇನ್ನುಳಿದ ಕಾಮಗಾರಿಗಳಿಗೆ ಹಂತ ಹಂತವಾಗಿ ಚಾಲನೆ ನೀಡುವುದಾಗಿ ತಿಳಿಸಿದರು. ಇದಕ್ಕೂ ಮುನ್ನಾ, ಗ್ರಾಮಕ್ಕೆ ಆಗಮಿಸಿದ ಶಾಸಕರಿಗೆ ಗ್ರಾಮಸ್ಥರು ಅದ್ಧೂರಿ ಸ್ವಾಗತ ನೀಡಿದರು. ಈ ವೇಳೆ ನಗುವನಹಳ್ಳಿ ಪಿಡಿಓ ಶಿಲ್ಪಾ, ಮಾಜಿ ಅಧ್ಯಕ್ಷ ನಂದಕುಮಾರ್ ಸೇರಿದಂತೆ ಇನ್ನಿತರರಿದ್ದರು.

ಒಳ್ಳೆಯ ಜ್ಞಾನದಿಂದ ಸಮಾಜದಲ್ಲಿ ಎತ್ತರಕ್ಕೆ ಬೆಳೆಯಬಹುದು

ವಿದ್ಯಾರ್ಥಿಗಳಿಗೆ ಬಿಇಓ ಬಿ.ಚಂದ್ರಶೇಖರ್ ಸಲಹೆ



ಪಾಂಡವಪುರ, ಡಿ.3– ವಿದ್ಯಾರ್ಥಿಗಳಿಗೆ ಜ್ಞಾನ ಎನ್ನುವುದು ದೊಡ್ಡ ಶಕ್ತಿಯಾಗಿದೆ. ಒಳ್ಳೆಯ ಜ್ಞಾನ ಹೊಂದಿರುವ ವಿದ್ಯಾರ್ಥಿ ಸಮಾಜದಲ್ಲಿ ಎತ್ತರದ ಸ್ಥಾನಕ್ಕೆ ಬೆಳೆಯಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಚಂದ್ರಶೇಖರ್ ತಿಳಿಸಿದರು.

ಪಟ್ಟಣದ ಎಲ್‌ಕೆಆರ್ ಹೈಯರ್ ಪ್ರೈಮರಿ ಮತ್ತು ಸೆಕೆಂಡರಿ ಸ್ಕೂಲ್, ಬಡ್ಸ್ ಫೌಂಡೇಷನ್ ಹೈಸ್ಕೂಲ್‌ನಲ್ಲಿ ನಡೆದ 'ಎಲ್‌ಕೆಆರ್ ಸಂಭ್ರಮ–2023–24' ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಂತ್ರಜ್ಞಾನದ ನಾಗಾಲೋಟದಲ್ಲಿ ನಮ್ಮ ಮಕ್ಕಳು ಹಲವು ಅಪಾಯಕಾರಿ ದಾರಿಯಲ್ಲಿ ಸಾಗುತ್ತಿದ್ದಾರೆ. ಆ ಮಕ್ಕಳಿಗೆ ಸರಿ ತಪ್ಪುಗಳ ಬಗ್ಗೆ ಅರಿವು ಮೂಡಿಸಿ ಸರಿದಾರಿ ತೋರಿಸುವ ಕೆಲಸವನ್ನು ಪೋಷಕರು, ಶಿಕ್ಷಕರು ಮಾಡಬೇಕು ಎಂದರು.

ವಿದ್ಯೆಗೆ ವಿನಯವೇ ಭೂಷಣ ಎಂಬಂತೆ ಯಾವ ವಿದ್ಯಾರ್ಥಿ ವಿನಯ, ಸೌಜನ್ಯ, ಸಂಸ್ಕಾರ ಬೆಳೆಸಿಕೊಳ್ಳುತ್ತಾರೋ ಅಂತಹ ವಿದ್ಯಾರ್ಥಿಗೆ ಶಾರದೆ ಒಲಿಯುತ್ತಾಳೆ. ಮಕ್ಕಳಲ್ಲಿ ಮಾನವೀಯ ಮೌಲ್ಯ ಬೆಳೆಸಬೇಕು. ಅಲ್ಲದೇ ಅವರಿಗೆ ಗುಣಾತ್ಮಕ ಶಿಕ್ಷಣ ಕೊಡಿಸಬೇಕು. ಆ ಮೂಲಕ ಅವರ ಮೇಲೆ ಒತ್ತಡ ಹೇರದೆ ಅವರು ಆಯ್ಕೆ ಮಾಡಿಕೊಳ್ಳುವ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಪೋಷಕರು ಸಹಕರಿಸಬೇಕು ಎಂದರು.

ಬಿಆರ್‌ಸಿ ಪ್ರಕಾಶ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಹೊರತೆಗೆಯಲು ಇಂತಹ ವೇದಿಕೆಗಳು ಸಹಕಾರಿ. ಹಾಗಾಗಿ ವಿದ್ಯಾರ್ಥಿಗಳು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ಶಾಲೆಯಲ್ಲಿ ಶಿಕ್ಷಣ ಮುಗಿಸಿ ಹಲವು ಹುದ್ದೆ ಅಲಂಕರಿಸಿರುವ ಹಿರಿಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ ಮೂಡಿಬಂತು.

ಸಾರ್ವಜನಿಕ ಆಸ್ಪತ್ರೆ ಮುಖ್ಯಾಧಿಕಾರಿ ಡಾ.ಸಿ.ಎ.ಅರವಿಂದ್ ಮಾತನಾಡಿದರು. ಸಮಾರಂಭದಲ್ಲಿ ಸಂಸ್ಥೆ ಅಧ್ಯಕ್ಷ ನಂದಬಾಲಕೃಷ್ಣ, ಕಾರ್ಯದರ್ಶಿ ಬಿ.ಕೆ.ಬಾಲಕೃಷ್ಣ, ಎಸ್‌ಐ ಆರ್.ಬಿ.ಉಮೇಶ್, ಶಿಕ್ಷಣ ಸಂಯೋಜಕಿ ಎಸ್.ವೈ.ಅನಿತಾ, ಸಮೂಹ ಸಂಪನ್ಮೂಲ ವ್ಯಕ್ತಿ ಆರ್.ಎ.ಅನುಸೂಯ, ರಾಜ್ಯ ಕುಸ್ತಿಪಟು ಪೈಲ್ವಾನ್ ಮುಕುಂದ, ಪ್ರಾಂಶುಪಾಲೆ ಸೌಮ್ಯಶ್ರೀ, ಮುಖ್ಯಶಿಕ್ಷಕ ದಿನೇಶ್, ಪ್ರಮೋದ್ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ವರ್ಗ ಇದ್ದರು.

ಇಂದು ಕೃಷಿ ಮೇಳ

ಮಂಡ್ಯ, ಡಿ.3– ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು, ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ ವಿ.ಸಿ.ಫಾರಂ ಮಂಡ್ಯ ವತಿಯಿಂದ ಕೃಷಿಮೇಳ–2023 ಉದ್ಘಾಟನಾ ಕಾರ್ಯಕ್ರಮ ಡಿ.4ರಂದು ಬೆಳಗ್ಗೆ 9.30ಕ್ಕೆ ವಿ.ಸಿ.ಫಾರಂನಲ್ಲಿ ನಡೆಯಲಿದೆ.

ಡಾ.ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕೃಷಿ ಮೇಳ ಉದ್ಘಾಟಿಸಲಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ, ಎಂಎಲ್‌ಸಿಗಳಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ಕೆ.ಎಂ.ಉದಯ್, ಹೆಚ್.ಟಿ.ಮಂಜು, ಕೃಷಿ ವಿವಿ ವ್ಯವಸ್ಥಾಪಕ ಮಂಡಳಿ ಸದಸ್ಯ ಶರತ್ ಬಚ್ಚೇಗೌಡ, ಕೃಷಿ ವಿವಿ ಕುಲಪತಿ ಡಾ.ಎಸ್.ವಿ.ಸುರೇಶ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ಮಾತೃಭಾಷೆಗೆ ಮಹತ್ವ ನೀಡಿ ಕನ್ನಡ ಬೆಳೆಸಿ ಎಂದ ಶಾಸಕರು



ಸರಗೂರು, ಡಿ.3– ಮಾತೃಭಾಷೆಗೆ ಮಹತ್ವವನ್ನು ನೀಡಿ ಕನ್ನಡ ಭಾಷೆಯನ್ನು ಬೆಳೆಸಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಕರೆ ನೀಡಿದರು.

ಪಟ್ಟಣದ ಪಟ್ಟಣ ಪಂಚಾಯಿತಿ ಮುಂಭಾಗ ಶ್ರೀ ವಿನಾಯಕ ರಸ್ತೆ ಬದಿ ವ್ಯಾಪಾರಿಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ಉಳಿವಿಗಾಗಿ ಪ್ರತಿಯೊಬ್ಬರು ಕನ್ನಡದಲ್ಲೇ ಮಾತನಾಡಿದರೆ ಕನ್ನಡ ಉಳಿಸಲು ಬೆಳೆಯಲು ಸಾಧ್ಯ. ಕನ್ನಡವನ್ನು ಬೆಳೆಸಿದ ಅನೇಕ ಕವಿಗಳು, ದಾರ್ಶನಿಕರು, ವಚನಕಾರರು ಇದ್ದಾರೆ. ಹಿಂದಿನ ಮಹಾನ್‌ವ್ಯಕ್ತಿಗಳನ್ನು ನಾವು ಅನುಸರಿಸಿದರೆ ಸಾಕು ನಾವು ಕನ್ನಡವನ್ನು ಉಳಿಸಿ ಬೆಳೆಸಬಹುದು ಎಂದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ಸದಸ್ಯೆ ಹೇಮಾವತಿ ರಮೇಶ್ ಹಾಗೂ ಸರ್ವ ಸದಸ್ಯರು, ರಸ್ತೆ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಕೃಷ್ಣ, ಉಪಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ರಂಗಸ್ವಾಮಿ, ಸಹ ಕಾರ್ಯದರ್ಶಿ ಸತೀಶ್, ನಿರ್ದೇಶಕರಾದ ಮಹದೇವ, ಭೈರನಾಯಕ, ನಂದೀಶ್, ನಾಗರಾಜು, ಸಣ್ಣಭೈರ, ರಾಮರಾಜೇ ಅರಸ್, ಜಯರಾಮ್, ಹಾಗೂ ಸಂಘದ ಸರ್ವಸದಸ್ಯರು ಭಾಗವಹಿಸಿದ್ದರು,

ಎಲ್ಲಾ ಕ್ಷೇತ್ರಕ್ಕೂ ಕಾಲಿರಿಸಿದ ಸಹಕಾರ ರಂಗ



ಹುಣಸೂರು, ಡಿ.3– ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ದೇಶದ ಪ್ರತಿಯೊಂದು ಕ್ಷೇತ್ರಕ್ಕೂ ಸಹಕಾರ ರಂಗ ಕಾಲಿರಿಸಿದೆ ಎಂದು ಎಂಸಿಡಿಸಿಸಿ ಅಧ್ಯಕ್ಷ ಹಾಗೂ ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.

ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಹಾಗೂ ಸಹಕಾರಿ ಬ್ಯಾಂಕುಗಳ ಒಕ್ಕೂಟದ ಸಹಯೋಗದಲ್ಲಿ ನಗರದ ಶಿಕ್ಷಕರ ಭವನದಲ್ಲಿ ಹಮ್ಮಿಕೊಂಡಿದ್ದ 70ನೇ ಸಹಕಾರ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ನಂತರ ಆರ್ಥಿಕ ಚೇತರಿಕೆ ಹಾಗೂ ಕೃಷಿ ಕ್ಷೇತ್ರದ ಉತ್ತೇಜನಕ್ಕಾಗಿ ಆರಂಭಿಸಲಾದ ಸಹಕಾರ ಕ್ಷೇತ್ರವು ಪಡಿತರ ವ್ಯವಸ್ಥೆಯಿಂದ ಹಿಡಿದು ಇಂದು ಆರೋಗ್ಯ ಕ್ಷೇತ್ರಕ್ಕೂ ಕಾಲಿರಿಸಿರುವುದು ಉತ್ತಮ ಬೆಳವಣಿಗೆ. ಇದರಿಂದ ರೈತರು, ಕೃಷಿ, ಕೂಲಿ ಕಾರ್ಮಿಕರು, ಬಡ ಮತ್ತು ಮಧ್ಯಮ ವರ್ಗದವರಿಗೆ ಸಹಕಾರಿಯಾಗಿದೆ ಎಂದರು.

ಸಹಕಾರ ಸಂಘಗಳು ತತ್ವ, ಮೌಲ್ಯ ಮರೆತರೆ ವಿನಾಶದ ಅಂಚಿಗೆ ಬಂದು ನಿಲ್ಲುತ್ತವೆ. ಈ ಹಿಂದೆ ಇದ್ದಂತಹ ಆಡಳಿತ ಮಂಡಳಿ ಬ್ಯಾಂಕ್ ದಿವಾಳಿ ಅಂಚಿನಲ್ಲಿತ್ತು. ನಾನು ಅಧ್ಯಕ್ಷನಾಗಿ ಆಯ್ಕೆ ಆದ ನಂತರ ನೂರಾರು ಸವಾಲುಗಳನ್ನು ಎದುರಿಸಿ 60 ಕೋಟಿ ರೂ. ನೀಡುತ್ತಿದ್ದ ಸಾಲವನ್ನು 2000 ಕೋಟಿಗೆ ತಲುಪಿಸಿ ರೈತರು ಆರ್ಥಿಕವಾಗಿ ಸ್ವಾವಲಂಬನೆ ಜೀವನ ನಡೆಸಲು ಅವಕಾಶ ನೀಡಿದೆ ಎಂದರು.

ಇಷ್ಟು ಅಭಿವೃದ್ಧಿ ಮಾಡಿದ ನಮ್ಮ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಲು ಹೊರಟಿದ್ದಾರೆ. ಇದು ದುರ್ದೈವ. ನಾವು ಯಾವುದೇ ತನಿಖೆಗೆ ಸಿದ್ಧ. ನ್ಯಾಯ ನಮ್ಮ ಪರವಾಗಿರುತ್ತದೆ. ಈ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ತಿಳಿಸಿದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ರಾಜೀವ್ ಮಾತನಾಡಿ, ಜಿಲ್ಲೆಯಲ್ಲಿ ನೂರಾರು ಸಹಕಾರ ಸಂಘಗಳು ನೋಂದಾಯಿಸಿಕೊಳ್ಳುತ್ತಿವೆ. ಆದರೆ ಅಭಿವೃದ್ಧಿ ಪೂರಕವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಜಿಲ್ಲಾ ಬ್ಯಾಂಕ್‌ನ ನಿರ್ದೇಶಕರುಗಳಾದ ನಾಗಭೂಷಣ, ಮಂಜೇಗೌಡ, ಕೆ.ಎಸ್.ಕುಮಾರ್, ಸೂರ್ಯಕುಮಾರ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಹೇಮಂತ್ ಕುಮಾರ್, ಮೈಮುಲ್ ನಿರ್ದೇಶಕಿ ಶಿವಗಾಮಿ, ಮೇಲ್ವಿಚಾರಕರಾದ ಶ್ರೀನಿವಾಸ್, ಗುರುಕುಮಾರ್, ಲಿಂಗರಾಜು, ಎಲ್ಲಾ ಸಹಕಾರ ಸಂಘಗಳ ಕಾರ್ಯದರ್ಶಿ ಹಾಗೂ ಅಧ್ಯಕ್ಷ, ನಿರ್ದೇಶಕರು ಭಾಗವಹಿಸಿ ಹಲವು ಸಹಕಾರಿಗಳಿಗೆ ಸನ್ಮಾನಿಸಲಾಯಿತು.



ಮಾಜಿ ಸಚಿವ, ಜನಪ್ರಿಯ ಚಿತ್ರನಟ ರೆಬಲ್ ಸ್ಟಾರ್ ಅಂಬರೀಶ್ ಅವರ ಐದನೇ ವರ್ಷದ ಪುಣ್ಯ ಸ್ಮರಣೆ ಹಾಗೂ ಅಭಿಷೇಕ್ ಅಂಬರೀಶ್ ಅವರ ಬ್ಯಾಡ್ ಮ್ಯಾನರ್ಸ್ ಚಿತ್ರ ಬಿಡುಗಡೆ ಅಂಗವಾಗಿ ಮೈಸೂರು ಜಿಲ್ಲಾ ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಚಿತ್ರನಟ ಅಭಿಷೇಕ್ ಅಂಬರೀಶ್ ಅಭಿಮಾನಿಗಳ ಬಳಗದ ವತಿಯಿಂದ ಬನ್ನೂರಿನ ಪುರಸಭೆಯ ಪೌರಕಾರ್ಮಿಕರಿಗೆ ಬನ್ನೂರು ಪಟ್ಟಣದ ಸೋಮೇಶ್ವರ ಚಿತ್ರಮಂದಿರದ ಬಳಿ ನಡೆದ ಸರಳ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಫುಡ್ ಕಿಟ್‌ಗಳನ್ನು ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ಬೀಡನಹಳ್ಳಿ ನಂದೀಶ್ ವಿತರಿಸಿದರು. ಉಪಾಧ್ಯಕ್ಷ ಪ್ರಸನ್ನ, ಗರ್ಗೇಶ್ವರಿ ವೈದ್ಯರಾದ ಡಾ. ಬಿ.ಪ್ರದೀಪ್ ಮತ್ತಿತರರು ಇದ್ದಾರೆ.

ಭೇರ್ಯ ಗ್ರಾಪಂ ವಾಣಿಜ್ಯ ಮಳಿಗೆಗಳ ಹರಾಜು

46 ಮಳಿಗೆಗಳಿಗೆ ನೂರಾರು ಮಂದಿ ಭಾಗಿ

> ವಾಣಿಜ್ಯ ಮಳಿಗೆಗಳ ಬಾಡಿಗೆ ಹರಾಜು ಪ್ರಕ್ರಿಯೆಯಲ್ಲಿ ಬಹಳಷ್ಟು ಗೊಂದಲಗಳಿವೆ, ಸರಿಯಾದ ರೀತಿಯಲ್ಲಿ ನಿಯಮಾವಳಿ ಮಾಡಿಲ್ಲ, ಸ್ಥಳೀಯರಿಗೆ ಅವಕಾಶ ಕಲ್ಪಿಸಿಲ್ಲ, ಮೊದಲು ಹೊರಡಿಸಿದ ಆದೇಶದಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವವರಿಗೆ ಅವಕಾಶ ನೀಡಿ ಎಂದು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಬಿ.ಹೆಚ್.ಮಹದೇವ್ ಹಾಗೂ ಜನರು ಪಟ್ಟು ಹಿಡಿದರು. ಇದಕ್ಕೆ ಜಗ್ಗದ ಪಿಡಿಓ, ಸದಸ್ಯರು, ಹರಾಜು ಮಾಡಿಯೇ ಮಾಡುತ್ತೇವೆ ಎಂದು ಉತ್ತರಿಸಿದರು.



ಭೇರ್ಯ, ಡಿ.3– ಭೇರ್ಯ ಗ್ರಾಮ ಪಂಚಾಯತಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ವಾಣಿಜ್ಯ ಸಂಕೀರ್ಣದ ಆವರಣದಲ್ಲಿ ಇತ್ತೀಚೆಗೆ ನಡೆಯಿತು.

ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮಿ ಕೃಷ್ಣೇಗೌಡರ ಅಧ್ಯಕ್ಷತೆಯಲ್ಲಿ ನಡೆದ ಹರಾಜು ಪ್ರಕ್ರಿಯೆಯನ್ನು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆ.ಎ.ಮಂಜುನಾಥ್ ಅವರು ಒಂದೊಂದು ಮಳಿಗೆಗಳ ಕರಾರು, ನಿಯಾಮಾವಳಿ ಹಾಗೂ ಠೇವಣಿ ಹಣದ ಬಗ್ಗೆ ಬಿಡ್‌ದಾರರಿಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯತಿಗೆ ಸೇರಿದ 46 ವಾಣಿಜ್ಯ ಮಳಿಗೆಗಳ ಪೈಕಿ 41 ವಾಣಿಜ್ಯ ಮಳಿಗೆಗಳನ್ನು ಬಿಡ್‌ದಾರರು ಬಾಡಿಗೆ ಬಿಡ್ ಕೂಗುವ ಮೂಲಕ ತಮ್ಮದಾಗಿಸಿಕೊಂಡರು. ಹರಾಜಿನಲ್ಲಿ 133 ಜನರು ಭಾಗವಹಿಸಿದ್ದರು.

41 ವಾಣಿಜ್ಯ ಮಳಿಗೆಗಳ ಪೈಕಿ ಪರಿಶಿಷ್ಟ ಜಾತಿಗೆ 8 ಮಳಿಗೆಗಳು ಮೀಸಲಾಗಿದ್ದು, ಇದರಲ್ಲಿ 2 ಮಳಿಗೆಗಳ ಬಾಡಿಗೆ ಕೂಗದೇ ಹಾಗೇ ಉಳಿದರೆ, ಪರಿಶಿಷ್ಟ ಪಂಗಡಕ್ಕೆ 3 ಮಳಿಗೆಗಳು ಮೀಸಲು ಇಡಲಾಗಿದ್ದು 3 ಮಳಿಗೆಗಳನ್ನು ಪರಿಶಿಷ್ಟ ಪಂಗಡದವರು ಬಾಡಿಗೆ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮದಾಗಿಸಿಕೊಂಡರು.

ಸಾಮಾನ್ಯವರ್ಗಕ್ಕೆ 30 ವಾಣಿಜ್ಯ ಮಳಿಗೆಗಳನ್ನು ಮೀಸಲು ಇಡಲಾಗಿದ್ದು, ನೂರಾರು ಜನರು ಬಾಡಿಗೆ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿ ನಾಮುಂದು ತಾಮುಂದು ಎಂದು ಹರಾಜಿನಲ್ಲಿ ಕೂಗಿ ಮಳಿಗೆ ತಮ್ಮದಾಗಿಸಿಕೊಂಡರು. ಗ್ರಾಪಂ ಉಪಾಧ್ಯಕ್ಷೆ ರೂಪ, ಸದಸ್ಯರಾದ ಬಿ.ಕೆ.ಶಿವಕುಮಾರ್, ಬಿ.ಕೆ.ಕುಮಾರ್, ಬಿ.ಪಿ.ಪ್ರಕಾಶ್, ಬಿ.ಎಲ್.ರಾಜಶೇಖರ್, ಮಂಜಪ್ಪ, ಕೃಷ್ಣೇಗೌಡ, ಬಿ.ಬಿ.ಶಿವಣ್ಣ, ತಾಯಮ್ಮ, ಜ್ಯೋತಿ ಮಹೇಶನಾಯಕ, ಹರ್ಷವರ್ಧಿನಿ, ಶಾಂತಮ್ಮ, ಕಾರ್ಯದರ್ಶಿ ಬಿ.ಎಸ್. ಅಶ್ವಿನಿ, ಬಿಲ್ ಕಲೆಕ್ಟರ್ ಸಂಕನಹಳ್ಳಿ ಕುಮಾರ್, ಜಯಂತ್, ಯೋಗಾ, ಹರೀಶ್, ರಮೇಶ್, ಮಹದೇವ, ಚಂದು, ಸ್ವಾಮೀಗೌಡ, ಸೋಮ, ಚೆನ್ನರಾಜು ಉಪಸ್ಥಿತರಿದ್ದರು.



ಕಂಪಲಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಪೋಷಕರ ಸಭೆಯಲ್ಲಿ ಶಾಲೆಗೆ ಸಹಾಯ ನೀಡಿದ ದಾನಿಗಳಾದ ರಮೇಶ್(ಸೇಟು), ವೀರಭದ್ರಭೋವಿ, ಕೃಷ್ಣ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕ ಮಹದೇವಯ್ಯ, ಎಸ್‌ಡಿಎಂಸಿ ಅಧ್ಯಕ್ಷ ಸದಾಶಿವ, ಶಹಜಾನ್, ರಾಜೇಶ್ ಸೇರಿದಂತೆ ಶಿಕ್ಷಕರು ಹಾಜರಿದ್ದರು.

ಚಳವಳಿ ಮೂಲಕ ಅಸಮಾನತೆ ತೊಡೆದು ಹಾಕಿದ ಬಸವಣ್ಣ



ಹೆಚ್.ಡಿ.ಕೋಟೆ: 12ನೇ ಶತಮಾನದಲ್ಲಿಯೇ ಬಸವಣ್ಣನವರು ತಮ್ಮ ಚಳವಳಿ ಮೂಲಕ ಅಸಮಾನತೆಯನ್ನು ತೊಡೆದು ಹಾಕಿದ ಮಹಾನ್ ಚಿಂತಕ ಎಂದು ಮೈಸೂರು ಜೆಎಸ್‌ಎಸ್ ಮಹಿಳಾ ಕಾಲೇಜಿನ ಉಪನ್ಯಾಸಕ ಡಾ.ಮಹೇಂದ್ರಮೂರ್ತಿ ತಿಳಿಸಿದರು.

ಪಟ್ಟಣದ ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಸವಣ್ಣನವರು ಮಹಾನ್ ವ್ಯಕ್ತಿಯಾಗಿದ್ದು, ಎಲ್ಲರ ಬದುಕಿಗೆ ಶಕ್ತಿಯಾಗಿದ್ದರು. ಅವರು ಮಹಾಚೇತನರಾಗಿದ್ದು, ಅವರ ವಚನಗಳು ಮತ್ತು ಸಾಹಿತ್ಯವನ್ನು ಮುಂದಿನ ಪೀಳಿಗೆಗೂ ತಲುಪಿಸಬೇಕು. ಕತ್ತಲೆಯಿಂದ ಬೆಳಕಿನೆಡೆಗೆ ಮಾನವ ಜನಾಂಗವನ್ನು ತೆಗೆದುಕೊಂಡ ಹೋದ ವ್ಯಕ್ತಿ ಬಸವಣ್ಣನವರು. 12ನೇ ಶತಮಾನದಲ್ಲಿ, 64 ವರ್ಷಗಳ ಕಾಲ ಬದುಕಿದ್ದ ಬಸವಣ್ಣನವರು, ಸಮಾಜಕ್ಕೆ 1326 ವಚನಗಳನ್ನು ಕೊಟ್ಟಿದ್ದಾರೆ. ಶತ ಶತಮಾನಗಳಲ್ಲಿ ಮಾಡುವಷ್ಟು ಕೆಲಸವನ್ನು ಅತ್ಯಲ್ಪ ಅವಧಿಯಲ್ಲಿ ಮಾಡಿದ್ದಾರೆ. ಸಾಮಾನ್ಯರನ್ನು ಅಸಾಮಾನ್ಯ ಎತ್ತರಕ್ಕೆ ತೆಗೆದುಕೊಂಡು ಹೋದ ವ್ಯಕ್ತಿ ಬಸವಣ್ಣನವರು. ಕನ್ನಡ ಎಲ್ಲಿಯವರೆಗೂ ಇರುತ್ತದೋ ಅಲ್ಲಿಯವರೆಗೂ ಬಸವಣ್ಣನವರು ಇರುತ್ತಾರೆ ಎಂದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಎಂ.ಚಂದ್ರಶೇಖರ್ ಮಾತನಾಡಿ, ಬಸವಣ್ಣನವರು ಕೊಟ್ಟ ವಚನ ಸಾಹಿತ್ಯ ಎಲ್ಲಾ ಕಾಲಘಟ್ಟಕ್ಕೂ ಸಲ್ಲುವಂತದ್ದಾಗಿದೆ. ವಿಶ್ವ ಸಾಹಿತ್ಯಕ್ಕೆ ವಚನ ಸಾಹಿತ್ಯ ಅಪಾರ ಕೊಡುಗೆ ಕೊಟ್ಟಿದೆ. ವಚನ ಸಾಹಿತ್ಯದಿಂದ ಸಮಾಜಕ್ಕೆ ಮತ್ತು ಸಮುದಾಯಕ್ಕೆ ಅನುಕೂಲವಾಗಿದೆ ಎಂದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹೆಳವರಹುಂಡಿ ಸಿದ್ದಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಮಹಿಳೆಯರಿಗೆ ಸ್ವಾತಂತ್ರ್ಯ ಸಿಗಬೇಕು, ಎಲ್ಲರಿಗೂ ಸಮಾನತೆ ಸಿಗಬೇಕು ಎಂದು ಹೋರಾಟ ನಡೆಸಿದ್ದರು ಎಂದರು.

ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಗೌರವ ಆಡಳಿತಾಧಿಕಾರಿ ಪ್ರೊ.ಕೆ.ಪಿ.ಬಸವೇಗೌಡ, ಪ್ರಾಂಶುಪಾಲ ಡಾ.ಜೆ.ಎನ್.ವೆಂಕಟೇಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕನ್ನಡ ಪ್ರಮೋದ್, ದತ್ತಿ ಸೇವಾರ್ಥದಾರ ವೈ.ಟಿ. ಮಹೇಶ್, ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಪಿ.ಕೆ.ಶಿವರಾಜ್, ರೋಟರಿ ಕಾರ್ಯದರ್ಶಿ ಸ್ವಾಮಿ, ಹಿರಿಯ ಮುಖಂಡ ಸಿ.ಎನ್.ನಾಗಣ್ಣ, ಕಸಾಪ ಗೌರವ ಕಾರ್ಯದರ್ಶಿ ಗಿರೀಶ್‌ಮೂರ್ತಿ, ಶ್ರೀ ಆದಿಚುಂಚನಗಿರಿ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕಲ್ಲೇಶ್‌ಗೌಡ, ಉಪನ್ಯಾಸಕರಾದ ಎನ್.ಕೆ. ಚೆನ್ನಕೇಶವ, ಡಿ. ಚಂದನ, ಮಹೇಂದ್ರ, ಅವಿನಾ ಹಾಜರಿದ್ದರು.

ವಕೀಲರು ಸಮಾಜದಲ್ಲಿ ಬದಲಾವಣೆ ತರಬೇಕು

ವಕೀಲರ ದಿನಾಚರಣೆಯಲ್ಲಿ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಹೇಳಿಕೆ



ಮಡಿಕೇರಿ, ಡಿ.3–ಜನರು ಮತ್ತು ನ್ಯಾಯಾಲಯಗಳ ಮಧ್ಯೆ ಸೌಹಾರ್ದದ ಸೇತುವೆಗಳಂತೆ ಕಾರ್ಯನಿರ್ವಹಿಸುವ ಮಹತ್ವದ ಹೊಣೆಗಾರಿಕೆ ಹೊಂದಿರುವ ವಕೀಲರು ಸಮಾಜದಲ್ಲಿ ಗುರುತರ ಬದಲಾವಣೆ ತರುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ತಿಳಿಸಿದರು.

ನಗರದ ಹೊರವಲಯದ ಕ್ಯಾಪಿಟಲ್ ವಿಲೇಜ್ ರೆಸಾರ್ಟ್‌ನಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ವಕೀಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಇತರೆ ವೃತ್ತಿಗಳಿಗೆ ಹೋಲಿಸಿದರೆ ವಕೀಲ ವೃತ್ತಿ ಅತ್ಯಂತ ಘನತೆ, ಗೌರವ ಹೊಂದಿರುವ ವೃತ್ತಿಯಾಗಿದೆ. ವಕೀಲ ವೃತ್ತಿಯಲ್ಲಿರುವವರು ಸ್ವಾತಂತ್ರ್ಯ ಹೋರಾಟದ ಕಾಲಘಟ್ಟದಿಂದಲೂ ಸಾಮಾಜಿಕ ವಿಚಾರಗಳ ಹೋರಾಟಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಈಗಲೂ ವಕೀಲರು ಸಾಮಾಜಿಕವಾಗಿ ಬದಲಾವಣೆ ತರುವಂತಹ ಹೋರಾಟಗಳಲ್ಲಿ ಕಾನೂನಾತ್ಮಕವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಚ್.ಎಲ್.ವಿಶಾಲ್ ರಘು ಮಾತನಾಡಿ, ಮಡಿಕೇರಿ ವಕೀಲರ ಸಂಘದ ಕೋರಿಕೆ ಮೇರೆಗೆ ಮಡಿಕೇರಿಯಲ್ಲಿ 5 ದಿನ ವಕೀಲರಿಗಾಗಿ ವೃತ್ತಿಪರ ಕಾರ್ಯಾಗಾರ ಆಯೋಜಿಸಲು 1 ಲಕ್ಷ ರೂ. ಅನುದಾನವನ್ನು ವಕೀಲರ ಪರಿಷತ್‌ನಿಂದ ನೀಡಲಾಗುವುದು. ಪ್ರಸ್ತುತ ಕರ್ನಾಟಕದಲ್ಲಿ 115 ಲಕ್ಷ ವಕೀಲರು ಕಾರ್ಯಪ್ರವೃತ್ತರಾಗಿದ್ದು, ಈ ಪೈಕಿ 27,750 ಮಹಿಳಾ ವಕೀಲರಿದ್ದಾರೆ. ಪ್ರತಿವರ್ಷವೂ ರಾಜ್ಯದಲ್ಲಿ 7500 ವಕೀಲರು ಹೊಸದಾಗಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ.ಎ.ನಿರಂಜನ್ ಮಾತನಾಡಿ, ಡಾ. ರಾಜೇಂದ್ರಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ಪ್ರತಿವರ್ಷ ಡಿ.3ರಂದು ವಕೀಲರ ದಿನವನ್ನಾಗಿ ಆಚರಿಸಲಾಗುತ್ತಿದೆ. ವಕೀಲರ ವೃತ್ತಿಗೆ ಕಾಲಿಡುತ್ತಿರುವ ಯುವ ವಕೀಲರಿಗೆ ಸ್ಫೂರ್ತಿದಾಯಕವಾಗಿ ಕೂಡ ವಕೀಲರ ದಿನ ಆಚರಣೆಗೆ ಕಾರಣವಾಗಿದೆ ಎಂದರು.

ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಚ್.ಸಿ.ಶ್ಯಾಮ್ ಪ್ರಸಾದ್ ಮಾತನಾಡಿದರು. ಹಿರಿಯ ವಕೀಲರಾದ ಮಡಿಕೇರಿಯ ಕೊಕ್ಕೆಂಗಡ ಸೌಭಾಗ್ಯ ಪೊನ್ನಪ್ಪ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಅತಿಥಿಗಳು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಮನರಂಜನೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಜಿಲ್ಲಾ ಒಂದನೇ ಹೆಚ್ಚುವರಿ ನ್ಯಾಯಾಧೀಶೆ ಜಿ.ಪ್ರಶಾಂತಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಜಯಲಕ್ಷ್ಮೀ, ಹೆಚ್ಚುವರಿ ಕಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷೆ ರೇಣುಕಾಂಬ, ಸದಸ್ಯೆ ಗೌರಮ್ಮಣ್ಣಿ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಜಿಲ್ಲಾಧಿಕಾರಿ ಕಾನೂನು ಸಲಹೆಗಾರ ಎ.ಲೋಕೇಶ್ ಕುಮಾರ್, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಪಬ್ಲಿಕ್ ಪ್ರಾಸಿಕ್ಯೂಟರ್ ಶ್ರೀಧರನ್ ನಾಯರ್, ಲೋಕಾಯುಕ್ತ ಪಬ್ಲಿಕ್ ಪ್ರಾಸಿಕ್ಯೂಟರ್ ಎಂ.ಎಂ.ಕಾರ್ಯಪ್ಪ ಮಡಿಕೇರಿ ವಕೀಲರ ಸಂಘದ ಉಪಾಧ್ಯಕ್ಷ ಎಂ.ಪಿ. ನಾಗರಾಜ್, ಸಹಕಾರ್ಯದರ್ಶಿ ಪವನ್ ಪೆಮ್ಮಯ್ಯ, ಕ್ರೀಡಾಸಮಿತಿ ಸಂಚಾಲಕ ಕಪಿಲ್ ಕುಮಾರ್, ವಕೀಲರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಮಂಕುಬೂದಿ ಎರಚಿ 45 ಗ್ರಾಂ ಚಿನ್ನ ದೋಚಿದ ಕಳ್ಳರು

ಗುಡ್ಡೆಹೊಸುರು, ಡಿ.3–ಮುಖವಾಡ ಧರಿಸಿದ ಕಳ್ಳರು ಮನೆಯೊಳಗಿದ್ದವರಿಗೆ ಮಂಕುಬೂದಿ ಎರಚಿ 45 ಗ್ರಾಂ. ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದನ್ನು ದೋಚಿರುವ ಘಟನೆ ಸಮೀಪದ ರಸಲ್‌ಪುರ ಬಾಳುಗೋಡು ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ.

ಮುಖವಾಡ ಧರಿಸಿದ ಕಳ್ಳರು ಮೊದಲು ಮೂಲತಃ ಸುಳ್ಯದ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ಅಡ್ಕಾರು ಯಶವಂತ್ ಅವರ ಮನೆಗೆ ನುಗ್ಗಲು ಪ್ರಯತ್ನಿಸಿ ವಿಫಲರಾಗಿದ್ದಾರೆ. ನಂತರ ಇಲ್ಲಿನಿಂದ ಒಂದು ಕಿ.ಮೀ. ಅಂತರದಲ್ಲಿ ಮತ್ತೊಂದು ಮನೆಯ ಹತ್ತಿರ ತೆರಳಿದ ಕಳ್ಳರು, ಯಶವಂತ್ ಅವರನ್ನು ಮನೆಯ ಕಿಟಕಿಯಿಂದ ಕರೆದಿದ್ದಾರೆ. ಆದರೆ, ಯಶವಂತ್ ಮನೆಯಿಂದ ಹೊರಬರಲಿಲ್ಲ. ಯಶವಂತ್ ಅವರ ಕಾರಿನ ಮೇಲೆ ಬಿಳಿ ಪೌಡರ್ ಪತ್ತೆಯಾಗಿದೆ.

ಬಳಿಕ ಅದೇ ಗ್ರಾಮದ ನಿವಾಸಿ ಮದರಸ ಪಕ್ಕದಲ್ಲಿ ಹೋಟೆಲ್ ನಡೆಸುತ್ತಿದ್ದ ಪಿ.ಎಂ.ಇಸ್ಮಾಯಿಲ್ ಅವರ ಮನೆಗೆ ಬಂದ ಕಳ್ಳರು ಅವರನ್ನು ಕಿಟಕಿಯಿಂದ ಕರೆದಿದ್ದಾರೆ. ಇಸ್ಮಾಯಿಲ್ ಮನೆಯ ಹೊರಬರುತ್ತಿದ್ದಂತೆ ಮುಖವಾಡ ಧರಿಸಿದ ಕಳ್ಳರು ಮಂಕುಬೂದಿ ಎರಚಿದ್ದಾರೆ. ಇದರಿಂದ ಮನೆಯಲ್ಲಿದ್ದವರೆಲ್ಲ ಮಂಕಾಗಿದ್ದಾರೆ. ಮನೆಯಲ್ಲಿದ್ದ 45 ಗ್ರಾಂ. ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದನ್ನು ದೋಚಿರುವ ಪರಾರಿಯಾಗಿದ್ದಾರೆ. ನಂತರ ಇಸ್ಮಾಯಿಲ್ ಮನೆಯವರಿಗೆ ಪ್ರಜ್ಞೆ ಬಂದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳಾದ ರಾಜೇಶ್, ಮೋಹನ್‌ರಾಜ್, ಕ್ರೈಂ ಬ್ರಾಂಚ್ ಅಧಿಕಾರಿ ಭಾರತಿ ಮತ್ತು ಸಿಬ್ಬಂದಿ ಶ್ವಾನದಳದೊಂದಿಗೆ ಸ್ಥಳ ಪರಿಶೀಲಿಸಿ, ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕಿರುಗೂರು: ಕಾಡಾನೆ ದಾಳಿಗೆ ಭತ್ತ, ಕಾಫಿ ನಾಶ



ಮಡಿಕೇರಿ, ಡಿ.3–ಪೊನ್ನಂಪೇಟೆ ತಾಲೂಕಿನ ಕಿರುಗೂರು ಗ್ರಾಮದಲ್ಲಿ ಕಾಫಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆಗಳು ಅಪಾರ ಪ್ರಮಾಣದ ಫಸಲುಗಳನ್ನು ನಾಶಪಡಿಸಿವೆ.

3–4 ಕಾಡಾನೆಗಳು ಶನಿವಾರ ರಾತ್ರಿ ಗ್ರಾಮದ ಪೆಮ್ಮಂಡ ಕಾಶಿ ಪೂಣಚ್ಚ, ಉಮೇಶ್, ಚಿರಿಯಪಂಡ ಕೀರ್ತ ಪೆಮ್ಮಯ್ಯ, ರಾಜ ನಂಜಪ್ಪ, ಅಲೆಮಾಡ ಮಂಜುನಾಥ್, ಎ.ಕೆ.ಪೂವಯ್ಯ, ಎ.ಕೆ.ಕಾರ್ಯಪ್ಪ, ಚೆಪ್ಪುಡಿರ ವಿವೇಕ್, ಕಾಕೇರ ಧನು, ಪಾನ್ನಿಕುಟ್ಟೀರ ರವಿ, ಕಾರ್ಯಪ್ಪ, ಚೌರೀರ ಅಪ್ಪಯ್ಯ, ಚಾರಿಮಂಡ ಸಾಬು, ಧರ್ಮಜ, ಪೊಕ್ಕಳಿಚಂಡ ದೊರೆಪ್ಪ ಮತ್ತಿತರರಿಗೆ ಸೇರಿದ ಕಾಫಿ ತೋಟ ಹಾಗೂ ಭತ್ತದ ಗದ್ದೆಗಳಿಗೆ ಲಗ್ಗೆ ಇಟ್ಟು ಭತ್ತ, ಕಾಫಿ, ಅಡಕೆ, ಬಾಳೆ ಹಾಗೂ ಇನ್ನಿತರ ಫಸಲುಗಳನ್ನು ತಿಂದು ತುಳಿದು ಧ್ವಂಸಗೊಳಿಸಿವೆ. ಇದರಿಂದ ಸುಮಾರು 2 ರಿಂದ 3 ಲಕ್ಷ ರೂ. ನಷ್ಟವಾಗಿದೆ. ಡಿಆರ್‌ಎಫ್‌ಓ ದಿವಾಕರ್, ಗಸ್ತು ಅರಣ್ಯ ಪಾಲಕ ಪ್ರಕಾಶ್ ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ರೈತ ಸಂಘದ ಅಧ್ಯಕ್ಷ ಮಂಜುನಾಥ್, ಪೆಮ್ಮಂಡ ಉಮೇಶ್, ಚೆಪ್ಪುಡೀರ ಬಿ.ಬೋಪಣ್ಣ, ಚಿರಿಯಪಂಡ ಪೆಮ್ಮಯ್ಯ, ಕಾಕೇರ ನೋನು, ತಮ್ಮಯ್ಯ ಮತ್ತಿತರರು ಹಾಜರಿದ್ದರು.

ಕೊಡವ ಕೌಟುಂಬಿಕ ಹೈಫ್ಲೈಯರ್ಸ್ ಕಪ್ ಹಾಕಿ ಪಂದ್ಯಾವಳಿ: ಚೇಂದಿರ ತಂಡ ಚಾಂಪಿಯನ್



ಪೊನ್ನಂಪೇಟೆ, ಡಿ.3–ಬಿಟ್ಟಂಗಾಲ ಸಮೀಪದ ವಿ.ಬಾಡಗದಲ್ಲಿ ನಡೆಯುತ್ತಿದ್ದ ವಿರಾಜಪೇಟೆ ತಾಲೂಕಿನ ಬೇರಳಿನಾಡು, ಕುತ್ತುನಾಡು ಮತ್ತು ಬೊಟ್ಟಿಯತ್ ನಾಡು ವ್ಯಾಪ್ತಿಯ 2ನೇ ವರ್ಷದ ಕೊಡವ ಕೌಟುಂಬಿಕ ಹೈಫ್ಲೈಯರ್ಸ್ ಹಾಕಿ ಕಪ್–2023 ಪಂದ್ಯಾವಳಿಯಲ್ಲಿ ಬಲಿಷ್ಠ ಚೇಂದಿರ ತಂಡ ಸತತವಾಗಿ 2ನೇ ಬಾರಿಗೆ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಚಾಂಪಿಯನ್‌ಪಟ್ಟ ಮುಡಿಗೇರಿಸಿಕೊಂಡಿತು.

ಇದರಿಂದ ವಿನ್ನರ್ಸ್ ಪ್ರಶಸ್ತಿ ಪಡೆಯುವ ಹಂಬಲದೊಂದಿಗೆ ಫೈನಲ್ ಪ್ರವೇಶಿಸಿದ ಕೊಂಗಂಡ ತಂಡ ಆಸೆ ಈಡೇರಿಸಿಕೊಳ್ಳಲು ಸಾಧ್ಯವಾಗದೆ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟು ಕೊಳ್ಳಬೇಕಾಯಿತು. ಹೈ ಫ್ಲೈಯರ್ಸ್ ಸಂಸ್ಥೆಯ ವತಿಯಿಂದ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶನಿವಾರ ಸಂಜೆ ನಡೆದ ಹೈಫ್ಲೈಯರ್ಸ್ ಹಾಕಿ ಕಪ್ ಫೈನಲ್‌ನಲ್ಲಿ ಚೇಂದಿರ ತಂಡ ಕೊಂಗಂಡ ತಂಡವನ್ನು 2–0 ಗೋಲುಗಳಿಂದ ಸೋಲಿಸಿ ವಿಜಯದ ಪತಾಕೆ ಹಾರಿಸಿತು. ಪಂದ್ಯದ ಆರಂಭದಿಂದಲೇ ಮತ್ತೊಮ್ಮೆ ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವ ಹುಮ್ಮಸ್ಸಿನಿಂದ ಆಟ ಆರಂಭಿಸಿದ ಚೇಂದಿರ ತಂಡದ ಆಟಗಾರರು ಗೋಲುಗಳಿಸುವ ಉದ್ದೇಶದಿಂದ ಆಗಿಂದಾಗ್ಗೆ ಎದುರಾಳಿಗಳ ಮೇಲೆ ದಾಳಿ ನಡೆಸುತ್ತಿತ್ತು. ಈ ವೇಳೆ ಚೇಂದಿರ ತಂಡಕ್ಕೆ ದೊರೆತ ಉತ್ತಮ ಪಾಸ್ ಅನ್ನು ಬಳಸಿಕೊಂಡ ತಂಡದ ಆಟಗಾರ ಧನುಷ್ ಮೊದಲನೇ ಫೀಲ್ಡ್ ಗೋಲು ದಾಖಲಿಸಿ ಭರವಸೆ ಮೂಡಿಸಿದರು. ಇದರಿಂದ ಆಟದ ವೇಗವನ್ನು ಇನ್ನಷ್ಟು ಹೆಚ್ಚಿಸಿದ ಚೇಂದಿರ ತಂಡದ ಆಟಗಾರರು ಹಲವಾರು ಬಾರಿ ಗೋಲುಗಳಿಸುವ ಯತ್ನ ಮುಂದುವರೆಸಿದಾಗ ಕೊಂಗಂಡ ತಂಡದ ರಕ್ಷಣಾತ್ಮಕವಾದ ಆಟ ಸಾಕಷ್ಟು ಗೋಲುಗಳಿಗೆ ತಡೆಯೊಡ್ಡಿತು.

ಕೊಂಗಂಡ ತಂಡ ಬಹಳಷ್ಟು ಬಾರಿ ಎದುರಾಳಿ ತಂಡದ ಮೇಲೆ ದಾಳಿ ನಡೆಸಿದರೂ ಚೇಂದಿರ ತಂಡದ ಗೋಲ್ ಕೀಪರ್ ಚೆಂಡನ್ನು ತಡೆಯುತ್ತಿದ್ದರು. 2ನೇ ಕ್ವಾರ್ಟರ್ ಅವಧಿ ಆರಂಭಗೊಳ್ಳುತ್ತಿದ್ದಂತೆ ವಿನ್ನರ್ಸ್ ಪ್ರಶಸ್ತಿ ಗೆಲ್ಲಲೇಬೇಕು ಎಂಬ ಹಠ ತೊಟ್ಟಂತಿದ್ದ ಚೇಂದಿರ ತಂಡದ ಆಟಗಾರ ಮಂಜುನಾಥ್ ಆಕರ್ಷಕ ಫೀಲ್ಡ್ ಗೋಲೊಂದನ್ನು ದಾಖಲಿಸಿ ತಂಡದ ಅಂತರವನ್ನು ಹೆಚ್ಚಿಸಿದರು. ಬಳಿಕ ಗೋಲು ಗಳಿಸುವ ಪ್ರಯತ್ನಗಳನ್ನು ಉಭಯ ತಂಡಗಳ ಆಟಗಾರರು ನಿರಂತರವಾಗಿ ಮಾಡುತ್ತಿದ್ದರೂ, ಎರಡೂ ತಂಡಗಳ ಆಟಗಾರರ ಸಂಘಟಿತವಾದ ಶ್ರಮದಿಂದಾಗಿ ಯಾವುದೇ ಗೋಲು ದಾಖಲಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಈ ವೇಳೆ ಕೊಂಗಂಡ ತಂಡಕ್ಕೆ 6 ಮತ್ತು ಚೇಂದಿರ ತಂಡಕ್ಕೆ 4 ಪೆನಾಲ್ಟಿ ಕಾರ್ನರ್ ದೊರೆತರೂ ಯಾವುದೇ ಗೋಲುಗಳು ತಂಡಗಳ ಪಾಲಾಗಲಿಲ್ಲ. ಕಳೆದ ಬಾರಿಯಂತೆ ಫೈನಲ್ ಪ್ರವೇಶಿಸಿದ್ದ ಕೊಂಗಂಡ ತಂಡ ಈ ಬಾರಿ ಚಾಂಪಿಯನ್ ಪಟ್ಟಕ್ಕಾಗಿ ನಡೆಸಿದ ಹೋರಾಟ ಕೊನೆಗೂ ಫಲ ನೀಡಲಿಲ್ಲ.

ಮೈಸೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯ ಪ್ರಧಾನ ವ್ಯವಸ್ಥಾಪಕರಾದ ಸಂತು ಕುಮಾರ್, ಹಾಕಿ ಕೂರ್ಗ್ ಕಾರ್ಯದರ್ಶಿ ಚೇತನ್, ಗಾಯಕ ಕೊಟ್ರಂಡ ಶ್ರೀಕಾಂತ್ ಪೂವಣ್ಣ ಆಟಗಾರರನ್ನು ಪರಿಚಯಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು. ವಿಜೇತ ತಂಡಗಳಿಗೆ ನಗದು ಬಹುಮಾನದೊಂದಿಗೆ ಬೆಳ್ಳಿಯ ಹಾಕಿ ಸ್ಟಿಕ್ ಮತ್ತು ಚೆಂಡನ್ನು ನೀಡಲಾಯಿತು.

ಸರಣಿ ಪುರುಷೋತ್ತಮ: ಪಂದ್ಯಾವಳಿಯ ಸರಣಿ ಪುರುಷೋತ್ತಮ ಪ್ರಶಸ್ತಿಯನ್ನು ಕೊಂಗಂಡ ತಂಡದ ಆಟಗಾರ ಮುಕ್ಕಾಟಿರ ಹೇಮಂತ್ ಚಂಗಪ್ಪ, ಅತ್ಯುತ್ತಮ ಹಾಫ್ ಪ್ರಶಸ್ತಿಯನ್ನು ಕರ್ತಮಾಡ ತಂಡದ ಅನ್ನಡಿಯಂಡ ಪೊನ್ನಣ್ಣ, ಅತ್ಯುತ್ತಮ ಫಾರ್ವರ್ಡ್ ಪ್ರಶಸ್ತಿಯನ್ನು ಕೊಂಗಂಡ ತಂಡದ ಐನಂಡ ನಾಚಪ್ಪ, ಅತ್ಯುತ್ತಮ ಗೋಲ್ ಕೀಪರ್ ಪ್ರಶಸ್ತಿಯನ್ನು ಚೇಂದಿರ ತಂಡದ ಜೀವನ್, ಅತ್ಯುತ್ತಮ ಉದಯೋನ್ಮುಖ ಪ್ರಶಸ್ತಿಯನ್ನು ಅಮ್ಮಣಿಚಂಡ ತಂಡದ ಚೆಪ್ಪುಡೀರ ದಿವಾನ್ ಮುತ್ತಪ್ಪ, ಅತ್ಯುತ್ತಮ ಕಿರಿಯ ಉದಯೋನ್ಮುಖ ಪ್ರಶಸ್ತಿಯನ್ನು ಕರ್ತಮಾಡ ತಂಡದ ಐಯ್ಯನೆರವಂಡ ತನುಷ್ ನಾಚಪ್ಪ ಪಡೆದುಕೊಂಡರೆ ಅತ್ಯುತ್ತಮ ಶಿಸ್ತುಬದ್ಧ ತಂಡದ ಪ್ರಶಸ್ತಿಯನ್ನು ಕೋಲತಂಡ ತಂಡ ಪಡೆದುಕೊಂಡಿತು. ಅಲ್ಲದೆ, ಪಂದ್ಯಾವಳಿಯಲ್ಲಿ ಅತಿ ಹೆಚ್ಚು ಗೋಲು ಬಾರಿಸಿದ ಕೀರ್ತಿಗೆ ಚಂದುರ ತಂಡದ ಮೇಚಂಡ ಚಿರನ್ ಮೇದಪ್ಪ ಪಾತ್ರರಾದರು.



ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಗ್ರಾಪಂ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಆನಂದ, ಬಿ.ಎಂ.ಸುರೇಶ್, ಬಿ.ಕೆ.ಪ್ರಶಾಂತ್, ಡಿ.ನರಸಿಂಹ, ಬಿ.ಕೆ.ಮೋಹನ್ ಇದ್ದರು.

ಇಂದು ಮಕ್ಕಳ ಮಹದೇಶ್ವರ ದೇವಸ್ಥಾನ ಕಳಸಾರೋಹಣ

ಬೇಗೂರು(ಗುಂಡ್ಲುಪೇಟೆ), ಡಿ.3– ಸಮೀಪದ ಭೋಗಯ್ಯನಹುಂಡಿ ಗ್ರಾಮದಲ್ಲಿ ಜೀರ್ಣೋದ್ಧಾರಗೊಂಡಿರುವ ಮಕ್ಕಳ ಮಹದೇಶ್ವರ ದೇವಸ್ಥಾನದ ಕಳಸಾರೋಹಣ



ಹಾಗೂ ಧಾರ್ಮಿಕ ಸಭೆ ಡಿ.4ರಂದು ನಡೆಯಲಿದೆ.

ಕಳಸಾರೋಹಣ ಅಂಗವಾಗಿ ಭಾನುವಾರ ರಾತ್ರಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಗಾಸೆ, ಮಂಗಳವಾದ್ಯದೊಂದಿಗೆ ಮಹದೇಶ್ವರ ಸ್ವಾಮಿಯ ಉತ್ಸವ ನಡೆಯಿತು. ಸೋಮವಾರ ಧಾರ್ಮಿಕ ಸಭೆ ನಡೆಯಲಿದ್ದು, ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕನಕಪುರ ದೇಗುಲ ಮಠದ ಶ್ರೀ ಡಾ.ಮುಮ್ಮಡಿ ನಿರ್ವಾಣಸ್ವಾಮೀಜಿ, ಸೋಮಹಳ್ಳಿ ಶಿಲಾ ಮಠಾಧ್ಯಕ್ಷರಾದ ಶ್ರೀ ಸಿದ್ದಮಲ್ಲಸ್ವಾಮೀಜಿ ಧಾರ್ಮಿಕ ಸಭೆ ಉದ್ಘಾಟಿಸಲಿದ್ದಾರೆ.

ದೇವನೂರು ಮಠಾಧ್ಯಕ್ಷರಾದ ಶ್ರೀ ಮಹಾಂತಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದು, ವಾಟಾಳು ಮಠದ ಶ್ರೀ ಡಾ.ಸಿದ್ದಲಿಂಗಶಿವಾಚಾರ್ಯಸ್ವಾಮೀಜಿ ದೇವಸ್ಥಾನ ಉದ್ಘಾಟಿಸಲಿದ್ದಾರೆ. ಮರಿಯಾಲ ಮಠಾಧ್ಯಕ್ಷ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ ಶಿಲಾನ್ಯಾಸ ಅನಾವರಣ ಮಾಡಲಿದ್ದು, ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ಡಾ.ವೀರೇಂದ್ರ ಹೆಗ್ಗಡೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಭೋಗಯ್ಯನಹುಂಡಿ ಮಠಾಧ್ಯಕ್ಷ ಶ್ರೀ ನಂಜುಂಡಸ್ವಾಮೀಜಿ, ಪಡುಗೂರು ಅಡವಿ ಮಠಾಧ್ಯಕ್ಷರಾದ ಶ್ರೀ ಶಿವಲಿಂಗೇಂದ್ರಸ್ವಾಮೀಜಿ, ಶಿವಕುಮಾರಪುರದ ಇಮ್ಮಡಿ ಮಹಾಂತಸ್ವಾಮೀಜಿ, ಸಮಾಜ ಕಲ್ಯಾಣ ಇಲಾಖೆಯ ಹಾಲಹಳ್ಳಿ ಪೃಥ್ವಿರಾಜ್, ಶಾಸಕ ಹೆಚ್.ಎಂ.ಗಣೇಶ್ ಪ್ರಸಾದ್, ಮಾಜಿ ಶಾಸಕ ನಿರಂಜನ್ ಕುಮಾರ್, ಸಾಹುಕಾರ್ ಬಿ.ಪಿ.ನಂದೀಶ್ ಹಾಗೂ ನೂರಾರು ಮಠಾಧೀಶರು ಭಾಗವಹಿಸಲಿದ್ದಾರೆ.

ವಿಕಲಚೇತನರಿಗೆ ಅವಕಾಶ ನೀಡಿ, ಮುಂಚೂಣಿಗೆ ತನ್ನಿ

ಜಿಲ್ಲಾಧಿಕಾರಿ ಶಿಲ್ಪಾನಾಗ್



ಚಾಮರಾಜನಗರ, ಡಿ.3– ವಿಕಲಚೇತನರಿಗೆ ಸಮಾಜದಲ್ಲಿ ಸಮಾನ ಅವಕಾಶಗಳನ್ನು ನೀಡಿ ಮುಂಚೂಣಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿ ಮತ್ತು ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ವಿಕಲಚೇತನರ ಜೀವನ ಹಾಗೂ ಹಾದಿ ಸವಾಲಿನಿಂದ ಕೂಡಿದೆ. ವಿಕಲಚೇತನರಿಗೆ ಕರುಣೆ ತೋರಿದರೇ ಸಾಲದು, ಸಮಾಜದಲ್ಲಿ ಅವರಿಗೂ ಎಲ್ಲರಂತೆ ಬದುಕುವ ಹಕ್ಕು, ಅವಕಾಶಗಳಿವೆ. ಸರ್ಕಾರಿ ಯೋಜನೆ, ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಜಿಲ್ಲೆಯಲ್ಲಿ ಶಾಲೆ ತೊರೆದ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣರಾದ ಸೋಲಿಗ, ಬೆಟ್ಟಕುರುಬ ಹಾಗೂ ಕಾಡು ಕುರುಬರ ಮಕ್ಕಳನ್ನು ಗುರುತಿಸಿ ಅವರಿಗೆ ಬುಡಕಟ್ಟು ವಿದ್ಯಾರ್ಥಿನಿಲಯದಲ್ಲಿ ವಸತಿಯುಕ್ತ ವ್ಯವಸ್ಥೆ ಮಾಡಿ, ಮತ್ತೊಮ್ಮೆ ಪರೀಕ್ಷೆ ಎದುರಿಸಲು 3 ತಿಂಗಳ ಕಾಲ ನುರಿತ ಶಿಕ್ಷಕರಿಂದ ತರಬೇತಿಯನ್ನು ಈಗಾಗಲೇ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ಶಾಲೆ ತೊರೆದ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಅನುತ್ತೀರ್ಣರಾದ ವಿಕಲಚೇತನ ಮಕ್ಕಳನ್ನು ಗುರುತಿಸಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಸಾಕಷ್ಟು ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ವಿಕಲಚೇತನರಿಗೆ ಗುರುತಿನ ಚೀಟಿಯನ್ನು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅವರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಇದರಿಂದ ಹಲವು ಸೌಲಭ್ಯಗಳನ್ನು ಅಂಗವಿಕಲರು ಪಡೆದು ಉತ್ತಮ ಜೀವನ ನಡೆಸಲು ಸಹಕಾರಿಯಾಗಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಪರೀಕ್ಷಾ, ಬೋಧನಾ ಶುಲ್ಕ ಮರುಪಾವತಿಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ 2686 ವಿಕಲಚೇತನರಿಗೆ ಕೃತಕ ಅಂಗಾಂಗ, ವ್ಹೀಲ್‌ಚೇರ್, ಸ್ಕೂಟರ್, ಇತರೆ ಸವಲತ್ತುಗಳನ್ನು ನೀಡಲಾಗಿದೆ. ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರನ್ನಾಗಿ ನೇಮಿಸಿ ಗೌರವಧನ ನೀಡಲಾಗುತ್ತಿದೆ. ದೃಷ್ಟಿಹೀನ ಮಹಿಳೆಯರಿಗೆ ಪೌಷ್ಟಿಕ ಆಹಾರ ನೀಡಲು ಹೆರಿಗೆ ಹಾಗೂ ಶಿಶುಪಾಲನಾ ಭತ್ಯೆಗಳನ್ನು ಸರ್ಕಾರ ನೀಡುತ್ತಿದೆ. ವಿಕಲಚೇತನ ಪುರುಷ ಅಥವಾ ಮಹಿಳೆಯರನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗಳಿಗೆ 50 ಸಾವಿರ ರೂ. ಹೂಡಿಕೆ ನೀಡಲಾಗುತ್ತಿದೆ. ಇದು ಸಹಾಯವಲ್ಲ. ನಮ್ಮ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಮೇಶ್ ಮಾತನಾಡಿ, ವಿಕಲಚೇತನರಿಗೆ ಅನುಕೂಲವಾಗುವಂತೆ ಜಿಲ್ಲಾ ಕೇಂದ್ರದಲ್ಲಿ ಸಮುದಾಯ ಭವನ ನಿರ್ಮಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮೀ, ನಗರಸಭೆ ಸದಸ್ಯ ಅಬ್ರಾರ್ ಅಹಮದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ವಿಕಲಚೇತನರ ಕಲ್ಯಾಣಾಧಿಕಾರಿ ಸುರೇಶ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ರವಿಕುಮಾರ್, ರಾಜ್ಯ ಅಂಗವಿಕಲರ ಒಕ್ಕೂಟದ ಅಧ್ಯಕ್ಷ ರಾಮನಾಥ್, ಸಂಚಾಲಕ ಉಮೇಶ್, ತಾಲೂಕು ವಿಕಲಚೇತನರ ಸಂಘದ ಅಧ್ಯಕ್ಷ ರೂಪೇಶ್, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

ಲೂಯಿ ಬ್ರೈಲ್ ಕ್ಯಾಲೆಂಡರ್ ಬಿಡುಗಡೆ

ಇದೇ ವೇಳೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಲೂಯಿ ಬ್ರೈಲ್ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಶಾಲಿನಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ರಮಿತ್ ಗೌಡ, ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಪಾಲ್ಗೊಂಡ ರಂಗಸ್ವಾಮಿ, ರಾಜ್ಯ ಮಟ್ಟದ ಕ್ರೀಡೆಯಲ್ಲಿ ಪ್ರಶಸ್ತಿ ಗೆದ್ದ ಜಮುನಾ ಹಾಗೂ ಜಿಲ್ಲಾಮಟ್ಟದ ಕ್ರೀಡಾಕೂಟದ ವಿಜೇತರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿದ್ದ ಶ್ರವಣದೋಷ ವಿಕಲಚೇತನರಿಗೆ ಮಾತುಗಳು ಅರ್ಥವಾಗಲು ಅನುಕೂಲವಾಗುವಂತೆ ಸೈನ್ ಲಾಂಗ್ವೇಜ್ ಶಾಲೆಯ ಶಿಕ್ಷಕಿ ಚಂದ್ರಕಲಾ ವಿವಿಧ ಸನ್ನೆಗಳ ಮೂಲಕ ಕಾರ್ಯಕ್ರಮ ವಿವರಿಸಿದರು. ಮಲೆಮಹದೇಶ್ವರ ಸುಗಮ ಸಂಗೀತದ ಮಂಜು ಮತ್ತು ತಂಡ ಆರಂಭದಲ್ಲಿ ನಡೆಸಿಕೊಟ್ಟ ಗೀತಗಾಯನ ಗಮನ ಸೆಳೆಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಚಾಮರಾಜೇಶ್ವರ ದೇವಾಲಯದ ಬಳಿ ವಿಕಲಚೇತನರ ಜಾಥಾಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ ಚಾಲನೆ ನೀಡಿದರು.

ನಿಗೂಢವಾಗಿ ನಾಪತ್ತೆಯಾಗಿರುವ ಯೋಗೇಶ್ವರ್ ಭಾವ ಮಹದೇವಯ್ಯ ಕಾರು ಪತ್ತೆ

ರಾಮಾಪುರ ಆರೋಗ್ಯ ಕೇಂದ್ರ ಬಳಿ ನಿಂತಿದ್ದ ಕಾರು

ಹನೂರು, ಡಿ.3–ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರ ಕಾರು ತಾಲೂಕಿನ ರಾಮಾಪುರ ಆರೋಗ್ಯ ಕೇಂದ್ರ ಬಳಿ ಶನಿವಾರ ರಾತ್ರಿ ಪತ್ತೆಯಾಗಿದೆ.

ಮಹದೇವಯ್ಯ ಅವರು ಚನ್ನಪಟ್ಟಣದ ಚಕ್ಕರೆ ಗ್ರಾಮದ ತೋಟದ ಮನೆಯಿಂದ ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದು, ಅವರ ಬೆಡ್ ರೂಂನಲ್ಲಿ ಬಟ್ಟೆ, ಕಾಗದ ಪತ್ರಗಳು ಚೆಲ್ಲಾಪಿಲ್ಲಿಯಾಗಿದ್ದವು. ಜೊತೆಗೆ ಮಹದೇವಯ್ಯ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಆದರೆ, ಮೊಬೈಲ್‌ನ ಟವರ್ ಲೊಕೇಷನ್ ಮಹದೇಶ್ವರ ಬೆಟ್ಟದ ಭಾಗದಲ್ಲಿ ತೋರಿಸುತ್ತಿತ್ತು. ಮಹದೇವಯ್ಯ ನಾಪತ್ತೆ ಬಗ್ಗೆ ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಶನಿವಾರ ರಾತ್ರಿ ಮಹದೇವಯ್ಯ ಅವರ ಬಿಳಿಯ ಬಣ್ಣದ ಬ್ರಿಜಾ ಕಾರು(ಕೆಎ–42, ಎನ್–0012) ರಾಮಾಪುರ ಆರೋಗ್ಯ ಕೇಂದ್ರ ಬಳಿ ಪತ್ತೆಯಾಗಿದೆ. ಕಾರು ಲಾಕ್ ಆಗಿದೆ. ಆದರೆ, ಅವರ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ಪತ್ತೆಯಾದ ಕಾರನ್ನು ರಾಮಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಣ್ಣಿನ ಉಚಿತ ತಪಾಸಣೆ ಶಿಬಿರ

ಹನೂರು, ಡಿ.3–ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಿಜೆಪಿ ರಾಜ್ಯ



ಓಬಿಸಿ ಮೋರ್ಚಾ ವತಿಯಿಂದ ಕಣ್ಣಿನ ಉಚಿತ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಓಬಿಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ.ವೆಂಕಟೇಶ್ ನಾಲ್ಕು ವರ್ಷಗಳಿಂದ ಹನೂರು ಕ್ಷೇತ್ರದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ನಿರಂತರವಾಗಿ ಆಯೋಜಿಸುತ್ತಿದ್ದಾರೆ. ಇದೇ ವೇಳೆ ಲೋಕೇಶ್ ಜತ್ತಿ ಮಾತನಾಡಿ, ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನಧ್ವನಿ ಬಿ.ವೆಂಕಟೇಶ್ ನೇತೃತ್ವದಲ್ಲಿ 55ನೇ ಶಿಬಿರ ಯಶಸ್ವಿಯಾಗಿ ಮುಗಿದಿದೆ. ಆರೋಗ್ಯ ಕೇಂದ್ರದ ಸಿಬ್ಬಂದಿ ರಾಮಚರಣ್, ಅರವಿಂದ್, ಪ್ರವೀಣ್ ಕುಮಾರ್, ರಾಮಚಂದ್ರ ಹಾಜರಿದ್ದರು.

ಹೆದ್ದಾರಿಯಲ್ಲಿ ಖಾಲಿ ಕ್ಯಾನ್ ಹಿಡಿದು ಪ್ರತಿಭಟನೆ



ಚಾಮರಾಜನಗರ, ಡಿ.3–ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಭಾನುವಾರವೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ನೀರಿನ ಕ್ಯಾನ್ ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಚಾಮರಾಜೇಶ್ವರ ಉದ್ಯಾನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ನೀರಿನ ಕ್ಯಾನ್ ಹಿಡಿದು ಕೇಂದ್ರ ಮತ್ತು ರಾಜ್ಯ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ. ರಾಜ್‌ಗೋಪಾಲ್, ನಿಜಧ್ವನಿಗೋವಿಂದ ರಾಜು, ಗು.ಪುರುಷೋತ್ತಮ್, ಸಾಗರ್ ರಾವತ್, ರಾಜಪ್ಪ, ಚಾ.ಸಿ.ಸಿದ್ದರಾಜು, ವೀರಭದ್ರ, ತಾಂಡವಮೂರ್ತಿ, ಪ್ರಕಾಶ್ ಭಾಗವಹಿಸಿದ್ದರು.

ಹನೂರು: ಗಾಂಜಾ ಬೆಳೆದಿದ್ದ ವ್ಯಕ್ತಿಯ ಬಂಧನ



ಹನೂರು, ಡಿ.3–ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಂಗಡಿ ಗ್ರಾಮದಲ್ಲಿ ರಾಗಿ ಮಧ್ಯೆ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ರಾಮಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗ್ರಾಮದ ರಾಜು ಬಂಧಿತ ಆರೋಪಿ. ಈತ ತಮ್ಮ ಜಮೀನಿನ ರಾಗಿ ಬೆಳೆಯ ಮಧ್ಯೆ ಗಾಂಜಾ ಗಿಡವನ್ನು ಬೆಳೆದಿದ್ದರು. ಕೊಳ್ಳೇಗಾಲ ಡಿವೈಎಸ್ಪಿ ಸೋಮೇಗೌಡ ನೇತೃತ್ವದಲ್ಲಿ ರಾಮಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ಹಾಗೂ ಸಿಬ್ಬಂದಿ ದಾಳಿ ನಡೆಸಿ 1 ಕೆಜಿ 415 ಗ್ರಾಂ. ಗಾಂಜಾ ಗಿಡವನ್ನು ವಶಕ್ಕೆ ಪಡೆದು, ರಾಜುನನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪೇದೆಗಳಾದ ಮಹೇಂದ್ರ, ಮುತ್ತಪ್ಪ, ಕರಿಯಪ್ಪ, ಪರಶುರಾಮ್, ಮಂಜು, ಚಾಲಕ ಪರಮೇಶ್ ಇನ್ನಿತರರು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳು ದೇಶಪ್ರೇಮ ಬೆಳೆಸಿಕೊಳ್ಳಬೇಕು



ಗುಂಡ್ಲುಪೇಟೆ, ಡಿ.3–ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಅವಧಿಯಲ್ಲಿ ದೇಶಪ್ರೇಮ ಹಾಗೂ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಶಾಸಕ ಹೆಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ರೋಂಜರ್ಸ್ ಮತ್ತು ರೋವರ್ಸ್, ರೆಡ್ ಕ್ರಾಸ್ ಹಾಗೂ ವಿವಿಧ ಪಠ್ಯೇತರ ಸಮಿತಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ವಿದ್ಯಾಭ್ಯಾಸದೊಂದಿಗೆ ಸಮಾಜಕ್ಕೆ ಉಪಯೋಗವಾಗುವ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಮುಂದೆ ಉತ್ತಮ ಪ್ರಜೆಗಳಾಗಬಹುದು ಎಂದರು.

ಕಾರ್ಯಕ್ರಮದಲ್ಲಿ ಖ್ಯಾತ ಜಾನಪದ ಗಾಯಕರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಮಳವಳ್ಳಿ ಮಹದೇವಸ್ವಾಮಿ ತಮ್ಮ ಜಾನಪದ ಹಾಗೂ ಭಕ್ತಿಗೀತೆ ಗಾಯನದ ಮೂಲಕ ನೆರೆದಿದ್ದವರನ್ನು ರಂಜಿಸಿದರು. ಸಿಡಿಸಿ ಕಾರ್ಯಾಧ್ಯಕ್ಷ ಬಿ.ಕುಮಾರಸ್ವಾಮಿ, ಪ್ರಾಂಶುಪಾಲ ಡಾ.ಎ.ಆರ್.ಮದನಕುಮಾರ್, ಹಿರಿಯ ಅಧ್ಯಾಪಕ ಪ್ರೊ.ಕೆ.ಚಾಮರಾಜು, ಸಾಂಸ್ಕೃತಿಕ ಸಮಿತಿ ಸಂಚಾಲಕ ಗಿರೀಶ್, ಕಚೇರಿ ಅಧೀಕ್ಷಕ ಪುಟ್ಟಬುದ್ಧಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಒಂದನೇ ಪುಟದಿಂದ

ಲೋಕ ಸಮರಕ್ಕೆ ಮುನ್ನುಡಿ

ಭಾರತಕ್ಕಾಗಿ ಲೋಕ ಸಮರ–ಮೋದಿಜೀಗಾಗಿ ಧರ್ಮ ವಿಜಯ ಎಂಬುದು ನಮ್ಮ ಮುಂದಿನ ಗುರಿಯಾಗಿದೆ. ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದ ಮತದಾರ ಬಂಧುಗಳಿಗೆ ಕೃತಜ್ಞತಾ ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ ಎಂದು ಇಂಡಿಯಾ ಒಕ್ಕೂಟ ಹೇಳಿತ್ತು. ಈಗ ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವ ಬಯಕೆಯನ್ನು ಈ ಫಲಿತಾಂಶದ ಮೂಲಕ ನೀಡಿದ್ದಾರೆ. ಪಂಚರಾಜ್ಯಗಳ ಫಲಿತಾಂಶ ಸೆಮಿಫೈನಲ್ ಎನ್ನಲಾಗಿತ್ತು. ಈ ಪಂದ್ಯದಲ್ಲಿ ಬಿಜೆಪಿ ಪರ ಅಲೆ ಸುನಾಮಿ ರೀತಿಯಲ್ಲಿ ಎದ್ದಿರುವುದು ಕಾಣುತ್ತಿದೆ. ಈ ವಿಜಯ ಯಾತ್ರೆ ಇಲ್ಲಿಗೆ ನಿಲ್ಲುವುದಿಲ್ಲ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವವರೆಗೂ ಇರಲಿದೆ ಎಂದಿದ್ದಾರೆ.

ತೆಲಂಗಾಣದಲ್ಲಿ ಬಹಳ ನಿರೀಕ್ಷೆ ಇರಲಿಲ್ಲ. ಕರ್ನಾಟಕ ಫಲಿತಾಂಶದಿಂದ ನಮಗೆ ಹಿನ್ನಡೆಯಾಗಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ, ತೆಲಂಗಾಣದಲ್ಲಿ ಲೋಕಸಭೆಯಲ್ಲಿ ಬಿಜೆಪಿ ಗೆಲ್ಲಲಿದೆ. ಗ್ಯಾರಂಟಿ ಎಲ್ಲಾ ಕಡೆ ವರ್ಕ್ ಆಗಿಲ್ಲ. ಕರ್ನಾಟಕದಲ್ಲಿ ಮತದಾರರ ಕಣ್ಣಿಗೆ ಬೂದಿ ಎರಚಿದಂತೆ ತೆಲಂಗಾಣದಲ್ಲೂ ಬೂದಿ ಎರಚಿ ಗೆದ್ದಿದ್ದಾರೆ. ಬಿಆರೆಸ್ ಆಡಳಿತ ವಿರೋಧಿ ಅಲೆ ನಮಗೆ ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಆರೇ ತಿಂಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಕಾರ್ಯವೈಖರಿಯನ್ನು ನೋಡಿ ಬೇಸತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸಲಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಗೆಲುವಿನತ್ತ ಸಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಬಿಜೆಪಿ 28 ಸ್ಥಾನ ಗೆಲ್ಲುತ್ತದೆ

ಬೆಳಗಾವಿಯಲ್ಲಿ ನಡೆಯುತ್ತಿರುವ ಕರ್ನಾಟಕ ವಿಧಾನಸಭೆ ಅಧಿವೇಶನ ಮುಗಿದ ನಂತರ ಕರ್ನಾಟಕದಾದ್ಯಂತ ಪ್ರವಾಸ ಮಾಡಿ ಪ್ರಚಾರ ಮಾಡಲಾಗುತ್ತದೆ. ರಾಜ್ಯಾಧ್ಯಕ್ಷರಾದ ನಂತರ ಅವರ ಪುತ್ರ ಬಿವೈ ವಿಜಯೇಂದ್ರ ಅವರಿಗೆ ರಾಜ್ಯದ ಎಲ್ಲೆಡೆ ಅದ್ದೂರಿ ಸ್ವಾಗತ ಸಿಗುತ್ತಿರುವುದು ಜನರಲ್ಲಿ ಮೂಡಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದರು. ಮಧ್ಯ ಪ್ರದೇಶ, ಛತ್ತೀಸಗಢ ಮತ್ತು ರಾಜಸ್ಥಾನದಲ್ಲಿ ಪಕ್ಷವು ಅತ್ಯುತ್ತಮ ಪ್ರದರ್ಶನ ನೀಡಿದ್ದಲ್ಲದೆ, ತೆಲಂಗಾಣದಲ್ಲಿ ಬಿಜೆಪಿ 9 ಸ್ಥಾನಗಳನ್ನು ಗೆಲ್ಲುವ ಮೂಲಕ ನೆಲೆ ಕಂಡುಕೊಂಡಿದೆ ಎಂದು ಯಡಿಯೂರಪ್ಪ ಹೇಳಿದರು.

ಗೆಲುವಿನಿಂದ ಹಿಗ್ಗುವುದಿಲ್ಲ

ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢಗಳಲ್ಲಿ ಹಿನ್ನಡೆ ಆಗಿದೆ.

ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ. ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು. ಬಿಜೆಪಿ ಬಿಆರ್‌ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದು, ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದು ಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು ಕೂಡಾ ನಮ್ಮ ಗೆಲುವಿಗೆ ಕಾರಣ.

ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು ಮುಂದುವರಿಸಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ.

ರಾಜಸ್ಥಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹ್ಲೋಟ್ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ತಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು ಮುಂದುವರಿಸಿದ್ದಾರೆ ಎಂದು ಸಿಎಂ ಹೇಳಿದ್ದಾರೆ.

ಇಂದಿನಿಂದ ಬೆಳಗಾವಿ ಅಧಿವೇಶನ

ಅಭಿವೃದ್ಧಿ ಕುರಿತು ಅರ್ಥಪೂರ್ಣ ಚರ್ಚೆಗೆ ಉತ್ತಮ ಅವಕಾಶ ಕಲ್ಪಿಸಲಾಗುವುದು, ಉತ್ತರ ಕರ್ನಾಟಕದ ಸಮಸ್ಯೆಗಳನ್ನೂ ಚರ್ಚೆಗೆ ಅವಕಾಶ ನೀಡಲಾಗುವುದು ಎಂದರು. ಸದ್ಯ ಮೂರು ಬಿಲ್ಲುಗಳ ಬಂದಿವೆ. ಅವುಗಳ ಬಗ್ಗೆ ಚರ್ಚೆ ನಡೆಸಿ ಅನುಮೋದಿಸಲಾಗುವುದು, ಕಲಾಪ ವೀಕ್ಷಣೆಗೆ ಬರುವ ಶಾಲಾ ಮಕ್ಕಳಿಗೆ ವಿಶೇಷ ಅವಕಾಶ ಕಲ್ಪಿಸಲಾಗುವುದು. ಕಲಾಪ ವೀಕ್ಷಣೆಯ ಮುಂಚೆ ಅವರೊಂದಿಗೆ ಸಂವಿಧಾನ ಹಾಗೂ ರಾಜಕೀಯ ಆಡಳಿತಾತ್ಮಕ ಆಶೋತ್ತರ ಬಗ್ಗೆ ಸಂವಾದ ನಡೆಸಲು ವ್ಯವಸ್ಥೆ ಮಾಡಲಾಗುವುದು. ಸುವರ್ಣ ಸಂಭ್ರಮದ ಹಿನ್ನಲೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಯು.ಟಿ. ಖಾದರ್ ತಿಳಿಸಿದರು.

ವಿಧಾನಪರಿಷತ್‌ನ ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, ಪ್ರತಿಭಟನೆ ಕಡಿಮೆಗೊಳಿಸಿ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡುವು ಪ್ರಯತ್ನ ನಡೆದಿದೆ. 207 ಪ್ರಶ್ನೆಗಳಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಇತರ ವಿಷಯಗಳ ಚರ್ಚೆಗೆ ಅವಕಾಶ ನೀಡಲಾಗುವುದು. ಉತ್ತರ ಕರ್ನಾಟಕದ ಚರ್ಚೆಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ರೋಮಾಂಚನಕಾರಿ ಫಾಸ್ಟ್ ಕಾರ್ ರೇಸ್

ಪುಣೆ, ಬೆಂಗಳೂರು, ಮುಂಬೈ ಹಾಗೂ ಮೈಸೂರಿನ ನಾಲ್ವರು ಮಹಿಳಾ ಸ್ಪರ್ಧಿಗಳು ಪುರುಷ ಸ್ಪರ್ಧಿಗಳಿಗೆ ಪೈಪೋಟಿ ನೀಡಿ ಹುಬ್ಬೇರಿಸುವಂತೆ ಕಾರು ಚಾಲನೆ ಮಾಡಿದರು.

ಆಟೋ ಕ್ರಾಸ್ ರೇಸ್‌ನಲ್ಲಿ ನಿಪುಣರಾದ ಸ್ಪರ್ಧಿಗಳು ಒಬ್ಬರನ್ನೊಬ್ಬರು ಮೀರಿಸುವಂತೆ ಪೈಪೋಟಿ ನೀಡಿದರು. ಗೆಲ್ಲುವ ಉತ್ಸಾಹದಲ್ಲಿ ಚಾಕಚಕ್ಯತೆಯಿಂದ ವೇಗವಾಗಿ ಕಾರು ಚಾಲನೆ ಮಾಡಿದರು. ತಮ್ಮದೆ ಆದ ತಂತ್ರಗಾರಿಕೆಯಿಂದ ವೇಗವಾಗಿ ಕಾರು ಚಾಲನೆ ಮಾಡಿ ಧೂಳೆಬ್ಬಿಸಿದ ದೃಶ್ಯ ಮೈನವಿರೇಳಿಸಿತು. ಕಾರಿನ ಚಕ್ರದ ವೇಗಕ್ಕೆ ಧೂಳೆದ್ದು ಇಡೀ ವಾತಾವರಣ ಕೆಂಪುಮಯವಾಗಿತ್ತು. ಬಾಯಿ ಹಾಗೂ ಮೂಗಿನಿಂದ ಧೂಳು ದೇಹ ಹೊಕ್ಕದಂತೆ ಪ್ರತಿಯೊಬ್ಬರು ಮಾಸ್ಕ್ ಧರಿಸಿ ರೋಮಾಂಚನಕಾರಿಯಾದ ಆಟೋ ಕ್ರಾಸ್ ರೇಸ್ ವೀಕ್ಷಿಸಿದರು. ಆಟೋ ಕ್ರಾಸ್ ರೇಸ್‌ನಲ್ಲಿ ಸ್ಪರ್ಧಿಗಳು 1,100 ಸಿಸಿ, 1,400 ಸಿಸಿ ಹಾಗೂ 1,401ರಿಂದ 1,650 ಸಿಸಿವರೆಗೆ ವಿವಿಧ ಕಾರುಗಳನ್ನು ಚಾಲನೆ ಮಾಡಿದರು. ಒಟ್ಟು ಎಂಟು ಕ್ಯಾಟಗಿರಿಯಲ್ಲಿ ಸ್ಪರ್ಧೆ ನಡೆಯಿತು. ಇದರಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 15 ಸಾವಿರ, ದ್ವಿತೀಯ ಬಹುಮಾನ 10 ಸಾವಿರ ಹಾಗೂ ತೃತೀಯ ಬಹುಮಾನವಾಗಿ 8 ಸಾವಿರ ರೂಪಾಯಿ ನೀಡಲಾಯಿತು. ಇಡೀ ದಿನ ನಡೆದ ಆಟೋ ಕಾರ್ ರೇಸ್‌ನಲ್ಲಿ ವೇಗವಾಗಿ ಚಾಲನೆ ಮಾಡಿ 8 ಕ್ಯಾಟಗಿರಿಯಲ್ಲಿ ಗೆಲುವು ಸಾಧಿಸಿ ಗುರಿ ಮುಟ್ಟಿದ ಸ್ಪರ್ಧಿಗಳನ್ನು ಟಾಪ್ 10 ಅಪೆಕ್ಸ್ ಕ್ಲಾಸ್‌ನಲ್ಲಿ ಆಯ್ಕೆ ಮಾಡಲಾಯಿತು. ತರುವಾಯ ಸಂಜೆ ವೇಳೆ ಅಂತಿಮ ಸುತ್ತಿನ ಸ್ಪರ್ಧೆ ನಡೆಯಿತು. ಆಟೋ ಕ್ರಾಸ್ ರೇಸ್‌ನಲ್ಲಿ ಅವಘಡಗಳು ನಡೆದರೆ ಕೂಡಲೇ ಚಿಕಿತ್ಸೆ ನೀಡಲು ವೈದ್ಯರ ತಂಡ ಸ್ಥಳದಲ್ಲಿತ್ತು. ಅಗ್ನಿಶಾಮಕ ದಳ ಹಾಗೂ ಆಂಬ್ಯುಲೆನ್ಸ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿತ್ತು. ಕೆಲವು ಕಾರುಗಳು ಅಪಘಾತಕ್ಕೀಡಾದರೂ ಅದೃಷ್ಟವ ಶಾತ್ ಯಾರಿಗೂ ಗಂಭೀರ ಗಾಯಗಳಾಗಲಿಲ್ಲ. ಟ್ರ್ಯಾಕ್ ಒಳಗೆ ಯಾರೂ ಪ್ರವೇಶಿಸದಂತೆ ಸುತ್ತಲೂ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಕಾರ್ ರೇಸ್ ಅಚ್ಚುಕಟ್ಟಾಗಿ ನಡೆಯಲು ತಲಾ 25 ಜನರಿರುವ 150 ತಂಡಗಳನ್ನು ಉಸ್ತುವಾರಿಗೆ ನಿಯೋಜಿಸಲಾಗಿತ್ತು.

ಧ್ರುವ ಚಂದ್ರಶೇಖರ್‌ಗೆ ವಿಜೇತ ಟ್ರೋಫಿ

ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ವಿಜೇತ ಧ್ರುವ ಚಂದ್ರಶೇಖರ್ ಅವರಿಗೆ 2ಲಕ್ಷ ರೂ. ನಗದು ಬಹುಮಾನ ಹಾಗೂ ಬೆಳ್ಳಿ ಟ್ರೋಫಿ ನೀಡಲಾಯಿತು. ಜೊತೆಗೆ 'ಮೈಸೂರು ಗ್ರಾವಲ್ ಕಿಂಗ್' ಬಿರುದು ಕೂಡ ನೀಡಲಾಯಿತು. 8 ಕ್ಯಾಟಗಿರಿಯಲ್ಲಿ ವಿಜೇತರಾದ ಪ್ರಗತಿಗೌಡ ಕೂಡ ಫೈನಲ್‌ನಲ್ಲಿ ಪೈಪೋಟಿ ನೀಡಿದರು. ಆದರೆ ಗೆಲವು ಸಾಧಿಸಲಾಗಲಿಲ್ಲ. ಮಹಿಳೆಯೊಬ್ಬರು ಆಟೋ ಕಾರ್ ರೇಸ್‌ನಲ್ಲಿ ಪೈಪೋಟಿ ನೀಡುವ ಮೂಲಕ ಮಹಿಳೆಯರು ಪುರುಷರಿಗಿಂತ ಕಡಿಮೆ ಇಲ್ಲ ಎಂಬುವುದನ್ನು ತೋರಿಸಿದರು.


ಚಾಮುಂಡಿಬೆಟ್ಟದ ನಂದಿಗೆ ವಿಜೃಂಭಣೆಯ ಮಹಾಭಿಷೇಕ


● ಬೆಟ್ಟದ ಬಳಗ ಚಾರಿಟೆಬಲ್ ಟ್ರಸ್ಟ್‌ನಿಂದ 18ನೇ ವರ್ಷದ ಪೂಜಾ ಮಹೋತ್ಸವ ● 36 ಬಗೆಯ ದ್ರವ್ಯಗಳಿಂದ ಅಭಿಷೇಕ

ಮೈಸೂರು,ಡಿ.3(ಎಂಟಿವೈ)– ಕಾರ್ತಿಕ ಮಾಸದ ಅಂಗವಾಗಿ ಚಾಮುಂಡಿಬೆಟ್ಟದ ನಂದಿ ಮೂರ್ತಿಗೆ ಭಾನುವಾರ ಶಾಸ್ತ್ರೋಕ್ತವಾಗಿ 36 ಬಗೆಯ ದ್ರವ್ಯಗಳಿಂದ ಮಹಾಭಿಷೇಕ ವಿಜೃಂಭಣೆಯಿಂದ ಜರುಗಿತು.

ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 18ನೇ ವರ್ಷದ ನಂದಿಗೆ ಮಹಾಭಿಷೇಕ ಹಾಗೂ ವಿಶೇಷ ಪೂಜಾ ಮಹೋತ್ಸವದಲ್ಲಿ ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ ನಂದಿ ಮೂರ್ತಿಗೆ ಅಭಿಷೇಕ ಮಾಡಿದರು. ಪ್ರತಿ ವರ್ಷದ ಕಾರ್ತಿಕ ಮಾಸದಲ್ಲಿ ನಂದಿ ಮೂರ್ತಿಗೆ ಮಹಾಭಿಷೇಕ ಮಾಡುವ ಪದ್ಧತಿ ಅನುಸರಿಸಲಾಗುತ್ತಿದ್ದು, ಇಂದು ಬೆಳಗ್ಗೆ ನಂದಿ ಮೂರ್ತಿಗೆ ಹಾಲು, ತುಪ್ಪ, ಎಳನೀರು, ಜೇನುತುಪ್ಪ, ಮೊಸರು, ಫಲಾಭಿಷೇಕ, ಪುಷ್ಪಾಭಿಷೇಕ, ನಾಣ್ಯ, ಬಿಲ್ವಪತ್ರೆ, ಬಸ್ಮ, ಅರಿಶಿನ, ಕುಂಕುಮ, ಶ್ರೀಗಂಧ, ರಕ್ತಚಂದನ, ಡ್ರೈಫ್ರೂಟ್ಸ್, ಜಲಾಭಿಷೇಕ ಸೇರಿದಂತೆ ಇನ್ನಿತರ ದ್ರವ್ಯಗಳಿಂದ ನಂದಿ ಮೂರ್ತಿಗೆ ಮಹಾಭಿಷೇಕ ನೆರವೇರಿಸಲಾಯಿತು.

ಪ್ರತಿ ಭಾನುವಾರ ಮೆಟ್ಟಿಲುಗಳ ಮೂಲಕ ಚಾಮುಂಡಿಬೆಟ್ಟ ಹತ್ತುವ ಭಕ್ತರು ಸೇರಿ ರಚಿಸಿಕೊಂಡಿರುವ ಬೆಟ್ಟದ ಬಳಗ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮಹಾಭಿಷೇಕ ಹಾಗೂ ವಿಶೇಷ ಪೂಜಾ ಮಹೋತ್ಸವವನ್ನು





ಚಾಮುಂಡಿಬೆಟ್ಟದ ನಂದಿ ಮೂರ್ತಿಗೆ ಭಾನುವಾರ ಬೆಟ್ಟದ ಬಳಗ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿಗಳಿಂದ ಮಹಾಭಿಷೇಕ ನೆರವೇರಿತು.

ಕಣ್ತುಂಬಿಕೊಳ್ಳಲು ನೂರಾರು ಮಂದಿ ಆಗಮಿಸಿದ್ದರು. ಬೆಟ್ಟದ ಬಳಗದ ಸದಸ್ಯರ ಕುಟುಂಬದ ಸದಸ್ಯರು ಮಹಾಭಿಷೇಕಕ್ಕೆ ಸಾಕ್ಷಿಯಾದರೆ, ವಾರಾಂತ್ಯ ಹಿನ್ನೆಲೆಯಲ್ಲಿ ಮೆಟ್ಟಿಲು ಮೂಲಕ ಬೆಟ್ಟ ಹತ್ತಲು ಬಂದಿದ್ದ ವಾಯುವಿಹಾರಿಗಳು, ಭಕ್ತರು, ಪ್ರವಾಸಿಗರೂ ನಂದಿಗೆ ನಡೆಸಿದ ಮಹಾಭಿಷೇಕ ಕಣ್ತುಂಬಿಕೊಂಡು ಸಂಭ್ರಮಿಸಿದರು.

ಬೆಳಗ್ಗೆ 8.30 ರಿಂದ 9.30ರವರೆಗೆ ಅಭಿಷೇಕ ನಡೆಯಿತು. ಬಳಿಕ ಸುತ್ತೂರು ಹಾಗೂ ಹೊಸಮಠದ ಶ್ರೀಗಳು ನಿರ್ಗಮಿಸಿದರು. ಮಹಾಭಿಷೇಕ ಪೂರ್ಣಗೊಂಡ ನಂತರ ನಂದಿ ಮೂರ್ತಿಯ ಶುದ್ಧಿಕಾರ್ಯ ನೆರವೇರಿಸಿ ಹೂವಿನ ಅಲಂಕಾರ ಮಾಡಲಾಯಿತು. ಮಧ್ಯಾಹ್ನ 12.15ಕ್ಕೆ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥನಂದ ಸ್ವಾಮೀಜಿ ಆಗಮಿಸಿದರು. ಬಳಿಕ ಮಹಾ ಮಂಗಳಾರತಿ ಬೆಳಗಿ ಪೂಜೆ ನೆರವೇರಿಸಿದರು.

ಮಹಾಭಿಷೇಕ ಕಾರ್ಯಕ್ರಮದಲ್ಲಿ ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ, ನ್ಯಾಯಮೂರ್ತಿ ಎಸ್.ಆರ್. ಬನ್ನೂರ್ ಮಠ್ ಕುಟುಂಬದ ಸದಸ್ಯರೊಂದಿಗೆ ಆಗಮಿಸಿ ಮಹಾಭಿಷೇಕ ವೀಕ್ಷಿಸಿದರು. ಈ ಸಂದರ್ಭದಲ್ಲಿ ಬೆಟ್ಟದ ಬಳಗ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಎಸ್. ಪ್ರಕಾಶ್, ಕಾರ್ಯದರ್ಶಿ ಎನ್. ಗೋವಿಂದ, ಖಜಾಂಚಿ ಎಸ್.ವಿ. ಸುಂದರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಯಾವುದೇ ಸಮುದಾಯದ ಬೆಳವಣಿಗೆಗೆ ಒಗ್ಗಟ್ಟು ಮುಖ್ಯ

ಶಾಸಕ ಕೆ.ಹರೀಶ್ ಗೌಡ ಅಭಿಮತ



ಮೈಸೂರು, ಡಿ.3(ಜಿಎ)–ಯಾವುದೇ ಸಮುದಾಯದ ಬೆಳವಣಿಗೆಗೆ ಒಗ್ಗಟ್ಟು ಬಹಳ ಮುಖ್ಯ ಎಂದು ಶಾಸಕ ಕೆ.ಹರೀಶ್ ಗೌಡ ತಿಳಿಸಿದರು.

ನಗರದ ಕಲಾಮಂದಿರದಲ್ಲಿ ಶ್ರೀ ದೇವಲ ಮಹರ್ಷಿ ನೌಕರರ ವೇದಿಕೆ ವತಿಯಿಂದ ಭಾನುವಾರ ಆಯೋಜಿಸಿದ್ಧ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯವು ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಮಾಡುವುದು ಪ್ರತಿಯೊಬ್ಬರಿಗೂ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸುತ್ತಾರೆ. ಇಂದು ಸನ್ಮಾನ ಸ್ವೀಕರಿಸುತ್ತಿರುವ ಎಲ್ಲರಿಗೂ ಅಭಿನಂದನೆ ಎಂದರು.

ಒಂದು ಸಮಾಜ ಏಳಿಗೆಯಾಗ ಬೇಕಾದರೆ ಮತ್ತೊಂದು ಸಮಾಜದ ಸಹಕಾರ ಮುಖ್ಯವಾಗಿರುತ್ತದೆ. ದೇವಾಂಗ ಸಮುದಾಯವು ಮೈಸೂರಿನಲ್ಲಿ ದೊಡ್ಡ ಸಮುದಾಯವಾಗಿದ್ದು, ಮೊದಲು ಗುಂಪು ಗುಂಪಾಗಿ ಇದ್ದರು. ಆದರೆ ಇಂದು ಕಾಲಕ್ಕೆ ಅನುಗುಣವಾಗಿ ಒಟ್ಟಾಗುತ್ತಿದ್ದಾರೆ. ನೀವೆಲ್ಲರೂ ಒಗ್ಗೂಡಿ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಸರ್ಕಾರ ಮತ್ತು ಜನಪ್ರತಿನಿಧಿಗಳು ಅದನ್ನು ಗುರುತಿಸಿ ಸಮುದಾಯಕ್ಕೆ ಮತ್ತಷ್ಟು ಸೌಲಭ್ಯಗಳನ್ನು ಒದಗಿಸುತ್ತಾರೆ. ಆದ್ದರಿಂದ ಎಲ್ಲರೂ ಒಗ್ಗಟಾಗಿ ಸಮಾಜದ ಏಳಿಗೆಗಾಗಿ ಶ್ರಮಿಸಿ ಎಂದು ಸಲಹೆ ನೀಡಿದರು.

ಚಾಮರಾಜ ಕ್ಷೇತ್ರದಲ್ಲಿ 8 ಸಾವಿರಕ್ಕೂ ಅಧಿಕ ದೇವಾಂಗ ಮತದಾರರಿದ್ದು, ಅದರಲ್ಲಿ ಶೇ. 90ರಷ್ಟು ಮಂದಿ ನನಗೆ ಮತ ನೀಡಿ ಶಾಸಕನಾಗಲು ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೇವಾಂಗ ಸಮುದಾಯಕ್ಕೆ ಎಲ್ಲಾ ರೀತಿ ಸಹಕಾರ ನೀಡಲು ಸರ್ಕಾರದೊಂದಿಗೆ ಚರ್ಚಿಸಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಹಂಪಿಯ ಹೇಮಕೂಟದ ಗಾಯತ್ರಿ ಪೀಠ ಮಹಾಸಂಸ್ಥಾನದ ದಯಾನಂದಪುರಿ ಸ್ವಾಮೀಜಿ 2022–23ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ , ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ಸಮುದಾಯದ ಸಾಧಕರನ್ನು ಅಭಿನಂದಿಸಿದರು. ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ಎಂ.ಎಸ್.ಜಯಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಡಾ.ಬಿ.ವಿ. ವಸಂತ ಕುಮಾರ್ ದೇವಲ ಮಹರ್ಷಿ ಮತ್ತು ದೇವರ ದಾಸಿಮಯ್ಯ ಕುರಿತು ಉಪನ್ಯಾಸ ನೀಡಿದರು.

ನಗರಪಾಲಿಕೆ ಮಾಜಿ ಸದಸ್ಯ ಎಂ.ಯು. ಬಾಲರಾಜ್, ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ, ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಕೆ.ಬಿ.ಭಾಸ್ಕರಯ್ಯ, ಶ್ರೀ ದೇವಲ ಮಹರ್ಷಿ ನೌಕರರ ವೇದಿಕೆಯ ಗೌರವಾಧ್ಯಕ್ಷರಾದ ಎಲ್.ವಾಸುದೇವ, ಡಾ.ಕೆ.ಆರ್. ಮಂಜುನಾಥ್, ಅಧ್ಯಕ್ಷ ಡಾ.ಬಿ.ಎ.ಶಾಂತಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹಕ್ಕುಗಳಿಗೆ ಆಗ್ರಹಿಸಿ ವಿಶೇಷ ಚೇತನರ ತ್ರಿಚಕ್ರ ವಾಹನ ಜಾಥಾ



ಮೈಸೂರು, ಡಿ.3(ಜಿಎ)–ವಿಶೇಷ ಚೇತನರ ದಿನಾಚರಣೆ ಅಂಗವಾಗಿ ಮೈಸೂರು ವಿಶೇಷಚೇತನರ ಹಕ್ಕುಗಳ ಹೋರಾಟ ಸಮಿತಿಯೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತ್ರಿಚಕ್ರ ವಾಹನದ ಮೂಲಕ ಭಾನುವಾರ ಜಾಥಾ ನಡೆಸಿದರು.

ಮೈಸೂರಿನ ಅರಮನೆ ಮುಂಭಾಗದ ಕೋಟೆ ಆಂಜನೇಯ ದೇವಾಲಯ ಮುಂಭಾಗದಿಂದ ಹೊರಟ ಜಾಥಾ ನಗರದ ವಸ್ತುಪ್ರದರ್ಶನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈಸೂರು ಜಿಲ್ಲೆ, ಮೈಸೂರು ಹಾಗೂ ವಿಕಲಚೇತನರಿಗಾಗಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಪಿ ಕಾಳಿಂಗ ರಾವ್ ಗಾನ ಮಂಟಪದಲ್ಲಿ ಆಯೋಜಿಸಲಾಗಿದ್ದ ವಿಕಲ ಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ವೇಳೆ ತಮ್ಮ ಬೇಡಿಕೆಗಳಾದ ಎರಡು ತಿಂಗಳಿಗೊಮ್ಮೆ ಕಡ್ಡಾಯವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕುಂದು ಕೊರತೆ ಸಭೆ ನಡೆಸಬೇಕು. ಪಾಲಿಕೆ ಶೇ.5ರಷ್ಟು ಅನುದಾನದ ಅಡಿಯಲ್ಲಿ ವಿಶೇಷ ಚೇತನರಿಗೆ ಸೈಟ್ ಖರೀದಿಸಲು ನೀಡುತ್ತಿರುವ ಮೊತ್ತವನ್ನು ಮನೆ ಖರೀದಿ ಮಾಡಲು ಅನುಕೂಲವಾಗುವಂತೆ ಸುತ್ತೋಲೆ ಹೊಡಿಸಿ, ಬ್ಯಾಂಕ್ ಮೂಲಕ ನೀಡುತ್ತಿರುವ ಸಬ್ಸಿಡಿ ಹಣವನ್ನು ಅರ್ಹ ಚೇತನರಿಗೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಅಧ್ಯಕ್ಷ ಗಿರೀಶ್. ಎಂ, ಉಪಾಧ್ಯಕ್ಷರಾದ ಸೈಯದ್ ಉಸ್ಮಾನ್, ಶಕುಂತಲಾ, ಕಾರ್ಯದರ್ಶಿ ಗೋಪಾಲ್ ಕೃಷ್ಣ, ಖಜಾಂಚಿ ದಿಲೀಪ್ ಸೇರಿದಂತೆ ನೂರಾರು ವಿಶೇಷ ಚೇತನರು ಭಾಗವಹಿಸಿದರು.

ಹುಲಿ ಎಂದರೆ ಜನರೂ ನಂಬಲಿಲ್ಲ, ಅರಣ್ಯ ಸಿಬ್ಬಂದಿಗಳೂ ನಂಬಲಿಲ್ಲ...

● 15 ದಿನದ ಹಿಂದೆಯೇ ಹುಲಿ ನೋಡಿದ್ದೆ ● ರಸ್ತೆ ಪಕ್ಕ ಕುಳಿತಿದ್ದ ಹುಲಿಯನ್ನು ಸಮೀಪದಿಂದಲೇ ಕಂಡೆ ● ಪಾಳು ಭೂಮಿಯಲ್ಲಿ ಬೆಳೆದಿರುವ ಪೊದೆ ತೆರವಿಗೆ ಸೂಚಿಸಿ, ಇಲ್ಲದಿದ್ದರೆ ವಶಕ್ಕೆ ಪಡೆಯಿರಿ ● ತಟ್ಟೆ ಬಡಿದು ಹುಲಿ ಓಡಿಸಿದ ಮಹಿಳೆ

ಎಂ.ಟಿ.ಯೋಗೇಶ್ ಕುಮಾರ್

ಮೈಸೂರು, ಡಿ.3– ರಸ್ತೆ ಬದಿ ಕುಳಿತಿದ್ದ ಹುಲಿಯನ್ನು 15 ದಿನದ ಹಿಂದೆ ಸಮೀಪದಲ್ಲೇ ನೋಡಿದ್ದೆ, ಆದರೆ ಅರಣ್ಯ ಸಿಬ್ಬಂದಿ ಹಾಗೂ ಗ್ರಾಮದ ಜನರು ನಂಬಲೇ ಇಲ್ಲ. ತಟ್ಟೆ ಬಡಿದು ಹುಲಿ ಓಡಿಸಿ, ಪತಿ ರಕ್ಷಿಸಿದ್ದೇನೆ. ಮನೆ ಬಳಿಯೇ ಬಂದು ಹುಲಿ ಘರ್ಜಿಸಿದ್ದು ಕೇಳಿಸಿಕೊಂಡು ಭಯವಾಯ್ತು ಎಂದು ಮೊದಲ ಬಾರಿಗೆ ಹುಲಿ ನೋಡಿದ ಅನುಭವವನ್ನು ಮಹಿಳೆಯೊಬ್ಬರು ಹಂಚಿಕೊಂಡಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನ ಗಡಿಗೆ ಬಂದು ಕಳೆದ ಒಂದು ವಾರದಿಂದ ಸಂಚರಿಸುತ್ತಿರುವ ಹುಲಿ ಸೆರೆಗೆ ಅರಣ್ಯ ಇಲಾಖೆ ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದರೂ, ಹುಲಿ ಬಂದು 15 ದಿನ ಕಳೆದಿರುವುದಾಗಿ ಸ್ಥಳೀಯರು ತಿಳಿಸುತ್ತಿದ್ದಾರೆ. ಇಬ್ಬರು ಕೆಲವೇ ಅಡಿ ಅಂತರದಲ್ಲಿ ಹುಲಿ ಕಂಡಿದ್ದಾಗಿ ಹೇಳಿದರೂ ಜನ ನಂಬದೇ ಅಪಹಾಸ್ಯ ಮಾಡಿದ್ದಾರೆ. ಜನ ಹಾಗೂ ಅರಣ್ಯ ಸಿಬ್ಬಂದಿಗಳು ತಮ್ಮ ಮಾತನ್ನು ಗಂಭೀರವಾಗಿ ಪರಿಗಣಿಸದೇ ಇದ್ದುದರಿಂದ ಆ ಇಬ್ಬರು ಸುಮ್ಮನಾಗಿದ್ದರು. ಆದರೆ, ಒಂದು ವಾರದ ಹಿಂದಷ್ಟೇ ಅರಣ್ಯ ಸಿಬ್ಬಂದಿಗೆ ಹುಲಿ ಪ್ರತ್ಯಕ್ಷವಾಗಿದ್ದರಿಂದ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಟ್ಟೆ ಬಡಿದು ಓಡಿಸಿದ ಮಹಿಳೆ: ಚಿಕ್ಕಕಾನ್ಯ ಗ್ರಾಮದ ತೋಟದ ಮನೆಯೊಂದರಲ್ಲಿ ವಾಸವಿರುವ ಮಿಣುಕಪ್ಪ ಎಂಬುವರ ಪತ್ನಿ ರಾಜಮ್ಮ ಮಾತನಾಡಿ, ಕಳೆದ ವಾರ ಬೆಳಗ್ಗೆ 6.15ರಲ್ಲಿ ನಾನು ಮನೆ ಬಾಗಿಲು ತೆರೆದಾಗ ರಸ್ತೆಯ ಮಧ್ಯದಲ್ಲಿಯೇ ಹುಲಿ ಕುಳಿತಿತ್ತು. ಬಾಲ ಅಲುಗಾಡಿಸುತ್ತಲೇ ನನ್ನನ್ನೇ ದಿಟ್ಟಿಸಿ




ನೋಡುತ್ತಿತ್ತು. ನಾನು ಸೂಕ್ಷ್ಮವಾಗಿ ಗಮನಿಸುತ್ತಿದ್ದರೂ ಹುಲಿ ಮಾತ್ರ ನನ್ನನ್ನೇ ನೋಡುತ್ತಿತ್ತು. ಆಗಷ್ಟೇ ನನ್ನ ಪತಿ ಮಿಣುಕಪ್ಪ ಡೈರಿಗೆ ಹಾಲು ಹಾಕಲು ಹೋಗಿದ್ದರು. ಇದರಿಂದ ನನಗೆ ಭಯವಾಯಿತು. ಜೋರಾಗಿ ಕೂಗಿಕೊಂಡರೂ ಹುಲಿ ಕದಲಿಲ್ಲ. ಆ ಬಳಿಕ ಮನೆಯೊಳಗೆ



ಬಂದು ತಟ್ಟೆಯೊಂದನ್ನು ಜೋರಾಗಿ ಬಡಿದು ಹುಲಿಯನ್ನು ಓಡಿಸಿದೆ. ಕೆಲ ಸಮಯದ ನಂತರ ನಮ್ಮ ಪತಿ ಅದೇ ರಸ್ತೆಯಲ್ಲಿ ಬಂದರು. ನಮ್ಮ ಬಾಳೆ ತೋಟದಲ್ಲಿ ಹುಲಿ ಸಂಚರಿಸಿದೆ. ನಮ್ಮ ಮನೆ ಬಳಿ ವಾರಕ್ಕೆ 3–4 ದಿನ ಚಿರತೆ ಬರುವುದು ಸಾಮಾನ್ಯವಾಗಿದೆ. ಸಾಕಿರುವ ನಾಯಿ ಮೇಲೆ ದಾಳಿ ಮಾಡಲು ಬಂದ ಚಿರತೆಯನ್ನು ಹಲವು ಬಾರಿ ಓಡಿಸಿದ್ದೇನೆ. ನನಗೆ ಚಿರತೆ ಕಂಡರೆ ಭಯವಿಲ್ಲ. ಆದರೆ, ಹುಲಿ ನೋಡಿ ಆತಂಕವಾಗಿದೆ ಎಂದರು.

ಮೊದಲ ಬಾರಿಗೆ ಹುಲಿ ನೋಡಿದ ವಸಂತಕುಮಾರ್: ಜಾನುವಾರು ಮೇಯಿಸಿಕೊಂಡು ಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ಚಿಕ್ಕಕಾನ್ಯ ಗ್ರಾಮದ ವಸಂತಕುಮಾರ್ ಮೊದಲ ಬಾರಿಗೆ ಹುಲಿ ನೋಡಿದ್ದಾರೆ. ಗ್ರಾಮದ ರಸ್ತೆಯ ಪಕ್ಕದಲ್ಲೇ ಕುಳಿತಿದ್ದ ಹುಲಿ ಜಾನುವಾರು ಕಂಡು ಘರ್ಜಿಸಿದೆ. ಇದರಿಂದ ಜಾನುವಾರುಗಳು ಓಡಿ ಹೋಗಿವೆ. ಅದರ



ಹಿಂದೆ ಕಾಲ್ನಡಿಗೆಯಲ್ಲೇ ಬಂದ ವಸಂತ ಕುಮಾರ್ ಹುಲಿಯನ್ನು ಸಮೀಪದಿಂದಲೇ ನೋಡಿದ್ದಾರೆ. ಬಳಿಕ ಹುಲಿ ಗ್ರಾಮದ ರಾಜಶೇಖರ ಮೂರ್ತಿ ಅವರ ಕಬ್ಬಿನ ಗದ್ದೆಗೆ ಹೋಗಿದೆ. ಕೂಡಲೇ ಎಚ್ಚೆತ್ತುಕೊಂಡ ವಸಂತಕುಮಾರ್ ರಾಜಶೇಖರ ಮೂರ್ತಿಗೆ ಕರೆ ಮಾಡಿ ಕಬ್ಬಿನ ಗದ್ದೆಗೆ ಹುಲಿ ಹೋಗಿದೆ. ನೀರು ಹಾಯಿಸಲು ಹೋಗಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಜನ ನಂಬಲಿಲ್ಲ: ಈ ಕುರಿತು 'ಮೈಸೂರು ಮಿತ್ರ'ನೊಂದಿಗೆ ಮಾತನಾಡಿದ ವಸಂತ ಕುಮಾರ್, 15ದಿನದ ಹಿಂದೆ ಬೆಳಗ್ಗೆ 11.30ರಲ್ಲಿ ಜಮೀನಿನ ರಸ್ತೆಯ ಕಕ್ಕೆಮರದ ಕೆಳಗೆ ಹುಲಿ ಕುಳಿತಿತ್ತು. ಜಾನುವಾರು ಕಂಡು ಘರ್ಜಿಸಿತು. ಜಾನುವಾರು ಓಡಿದರೆ ನಾನು ಅಲ್ಲೇ ನಿಂತಿದ್ದೆ. ಕೆಲವೇ ಅಡಿ ದೂರದಲ್ಲಿ ನಾನು ಹುಲಿ ನೋಡಿದೆ. ಅದು ಮೇಲೆದ್ದು, ಕಬ್ಬಿನ ಗದ್ದೆಗೆ ಹೋಯಿತು. ನನ್ನ ಮೇಲೆ ದಾಳಿ ಮಾಡುವ ಯಾವುದೇ ಪ್ರಯತ್ನ ಮಾಡಲಿಲ್ಲ. ನಾನು ಈ ಭಾಗದಲ್ಲಿ ಚಿರತೆಯನ್ನು ಸಾಕಷ್ಟು ಬಾರಿ ನೋಡಿದ್ದೇನೆ. ಆ ಕಾರಣದಿಂದ ಹುಲಿ ಮತ್ತು ಚಿರತೆ ನಡುವಿನ ವ್ಯತ್ಯಾಸ ತಿಳಿದಿತ್ತು. ಅರಣ್ಯ ಸಿಬ್ಬಂದಿಗೆ ಹುಲಿ ನೋಡಿರುವುದಾಗಿ ಹಾಗೂ ಅದರ ಮೈಮೇಲೆ ಪಟ್ಟೆ ಇದ್ದುದ್ದಾಗಿ ತಿಳಿಸಿದೂ, ಗಂಡು ಚಿರತೆ ಮೈಮೇಲೆ ಕೆಲವೊಮ್ಮ ಪಟ್ಟೆಯಂತೆ ಕಂಡು ಬರುತ್ತದೆ ಎಂದರು. ಗ್ರಾಮದಲ್ಲೂ ನಂಬಲಿಲ್ಲ. ಅದೇ ದಿನ ಸಂಜೆ 5 ಗಂಟೆಯಲ್ಲಿ ಅದೇ ರಸ್ತೆಯಲ್ಲಿ ಹುಲಿ ಕುಳಿತಿತ್ತು ನಾನು ಹಾಗೂ ರಾಜಶೇಖರ ಮೂರ್ತಿ ಅವರೊಂದಿಗೆ ಹೋಗಿ ನೋಡಿದಾಗ ಅದು ಕಬ್ಬಿನ ಗದ್ದೆಗೆ ಹೋಯಿತು ಎಂದರು.

ರಾತ್ರಿ ವೇಳೆ ಎರಡು ದಿನ ಘರ್ಜಿಸಿದೆ: ಚಿಕ್ಕಕಾನ್ಯದ ತೋಟದಲ್ಲಿ ನೆಲೆಸಿರುವ ರಾಜಶೇಖರ್‌ಮೂರ್ತಿ ಮಾತನಾಡಿ, ಕಳೆದ 9 ವರ್ಷದಿಂದ ತೋಟದ ಮನೆಯಲ್ಲಿ ವಾಸಿಸುತ್ತಿದ್ದೇವೆ. ಮನೆ ಪಕ್ಕದಲ್ಲಿರುವ ನಮ್ಮ ಕಬ್ಬಿನ ಗದ್ದೆಗೆ ಹುಲಿ ನುಗ್ಗಿರುವ ಮಾಹಿತಿ ಪಡೆದು ಜಾಗೃತರಾಗಿದ್ದೇವೆ. ಅರಣ್ಯ ಇಲಾಖೆಗೆ ಮೊದಲು ವಿಷಯ ತಿಳಿಸಿದಾಗ ಚಿರತೆ ಇರಬೇಕು ಎಂದು ಹೇಳಿದ್ದರು. ಹುಲಿ ಇತ್ತು ಎನ್ನಲಾದ ಸ್ಥಳಕ್ಕೆ ಹೋಗಿ ಸಂಜೆ ವೇಳೆ ನೋಡಿದಾಗ ಗದ್ದೆ ಪಕ್ಕದಲ್ಲೇ ಹುಲಿ ಮಲಗಿತ್ತು. ನಮ್ಮನ್ನು ನೋಡಿ ಅದು, ಗದ್ದೆಯೊಳಗೆ ನುಗ್ಗಿತು. ಒಳಗೆ ಶಬ್ದ ಮಾಡುತ್ತಿತ್ತು. ಕೆಲವರು ಮುಂದೆ ಹೋಗದಂತೆ ಸಲಹೆ ನೀಡಿದ್ದರಿಂದ ನಾನು ವಾಪಸ್ ಬಂದೆ. ಎರಡು ದಿನದ ನಂತರ ರಾತ್ರಿ ವೇಳೆ ಮನೆ ಪಕ್ಕದಲ್ಲೇ ಘರ್ಜಿಸಿತು. ಆತಂಕಗೊಂಡು ಗ್ರಾಮದ ಗ್ರಾ.ಪಂ ಮಾಜಿ ಅಧ್ಯಕ್ಷರ ಗಮನಕ್ಕೆ ತಂದು,



ಅರಣ್ಯ ಇಲಾಖೆಗೆ ಮತ್ತೆ ಮಾಹಿತಿ ನೀಡಿದೆ. ಕಬ್ಬಿನ ಗದ್ದೆಯಲ್ಲಿ ಕಡು ಹಂದಿಗಳಿದ್ದು, ಅಲ್ಲೇ ಬೇಟೆಯಾಡಿಕೊಂಡು, ನೀರು ಕುಡಿದು ನೆಲೆಸಿರುವ ಶಂಕೆ ಇದೆ ಎಂದರು.

ಹುಲಿಗೆ ನೆಚ್ಚಿನ ತಾಣವಾದ ಪಾಳುಬಿದ್ದ ಭೂಮಿ: ಚಿಕ್ಕಕಾನ್ಯ, ದೊಡ್ಡಕಾನ್ಯ ಬಳಿ ಕೆಲ ರೈತರಿಗೆ ಸೇರಿದ 80ಕ್ಕೂ ಹೆಚ್ಚು ಎಕರೆ ಭೂಮಿ ಪಾಳುಬಿದ್ದ ಸ್ಥಿತಿಯಲ್ಲಿದೆ. ವ್ಯವಸಾಯ ಮಾಡದೇ ಹಾಗೆ ಬಿಟ್ಟಿರುವುದರಿಂದ ಗಿಡ–ಗಂಟಿ, ಮರ, ಮುಳ್ಳಿನ ಪೊದೆ ಬೆಳೆದು ನಿಂತಿದೆ. ಇದರಿಂದ ಸರಹದ್ದಿಗಾಗಿ ವಲಸೆ ಹೋಗುತ್ತಿದ್ದ ಹುಲಿ ಪಾಳುಬಿದ್ದಿರುವ ಭೂಮಿಯಲ್ಲಿ ಬೆಳೆದಿರುವ ಪೊದೆಯಲ್ಲಿ ಆಶ್ರಯ ಪಡೆದಿರುವ ಕಾಡುಹಂದಿಯನ್ನು ಬೇಟೆಯಾಡಿ ಬದುಕು ರೂಪಿಸಿಕೊಳ್ಳಲು ಮುಂದಾಗಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಾಳು ಬಿದ್ದಿರುವ ಭೂಮಿಯಲ್ಲಿ ಬೆಳೆದಿರುವ ಪೊದೆ, ಗಿಡ ತೆರವಿಗೆ ಸೂಚನೆ ನೀಡಬೇಕು. ಇಲ್ಲದಿದ್ದರೆ ಜಿಲ್ಲಾಡಳಿತ ಪಾಳುಬಿದ್ದ ಭೂಮಿ ವಶಕ್ಕೆ ಪಡೆಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಈ ಭೂಮಿಯಲ್ಲಿ ಬೆಳೆದಿರುವ ಗಿಡ ತೆರವುಗೊಳ್ಳುವವರೆಗೂ ಹುಲಿ, ಚಿರತೆಗಳು ಗ್ರಾಮಗಳ ಮೇಲೆ ದಾಳಿ ಮುಂದುವರೆಸುತ್ತಲೇ ಇರುತ್ತವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮೈಸೂರು ಮಿತ್ರ

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆ

ನಂಜನಗೂಡಿನಲ್ಲಿ ಬಿಜೆಪಿ ಸಂಭ್ರಮಾಚರಣೆ



ನಂಜನಗೂಡು, ಡಿ.3– ನಾಲ್ಕು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

ಬಿಜೆಪಿ ನಗರಾಧ್ಯಕ್ಷ ಪಿ.ಶ್ರೀನಿವಾಸರೆಡ್ಡಿ ಮಾತನಾಡಿ, ಕಾಂಗ್ರೆಸ್ ಪಕ್ಷ ಕರ್ನಾಟಕ ರಾಜ್ಯದ ಗ್ಯಾರಂಟಿಗಳ ಅಸ್ತ್ರ ಬೀರಿ ಸುಳ್ಳು ಪ್ರಚಾರದಲ್ಲಿ ನಿರತರಾಗಿದ್ದರೂ ಸಹ ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡ ರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗಳಿಗೆ ಮಣೆ ಹಾಕದೆ ಪ್ರಧಾನಿ ನರೇಂದ್ರ ಮೋದಿರವರ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಬಿಜೆಪಿ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದಾರೆ ಎಂದರು.

ಈ ಮೂರು ರಾಜ್ಯಗಳ ಫಲಿತಾಂಶದಿಂದ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆಯಿದೆ ಎಂಬುದು ಸಾಬೀತಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ 25 ಸ್ಥಾನಗಳನ್ನು ಪಡೆಯಲಿದ್ದು ಮತ್ತೊಮ್ಮೆ ಪ್ರಧಾನಿ ಮೋದಿ ಅವರು ಮತ್ತೆ ಪ್ರಧಾನಿಯಾಗುವುದು ನಿಶ್ಚಿತ ಎನಿಸಿದೆ ಎಂದರು.

ನಗರಸಭಾ ಮಾಜಿ ಅಧ್ಯಕ್ಷ ಮಹದೇವ ಸ್ವಾಮಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಮಧುರಾಜ್, ಮುಖಂಡರಾದ ಮಹೇಶ್ ಅತ್ತಿಖಾನೆ, ಬಾಲಚಂದ್ರು, ರಾಘವೇಂದ್ರ, ಶ್ರೀಕಂಠ, ಸಂಜಯ್ ಶರ್ಮ, ಸಿದ್ದರಾಜು, ಮರಳೂರು ಮಹೇಶ್, ಗೋವರ್ಧನ್, ಮಾದೇಶ, ಶಂಕರಪ್ಪ, ನಗರಸಭಾ ಸದಸ್ಯರಾದ ಮಹದೇವಮ್ಮ, ಕಪಿಲೇಶ್, ಮಹದೇವಪ್ರಸಾದ್ ಭಾಗವಹಿಸಿದ್ದರು.

ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವಿನ ನಾಗಾಲೋಟ ಮುಂದುವರಿಕೆ



ನಂಜನಗೂಡು, ಡಿ.3– ಮುಂಬರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ಭರ್ಜರಿ ಜಯಭೇರಿಯನ್ನು ತಂದುಕೊಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಆನೆ ಬಲ ತಂದಿದ್ದಾರೆ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ತಿಳಿಸಿದ್ದಾರೆ.

ಸುದ್ದಿಗಾರರೊಡನೆ ಮಾತನಾಡಿದ ಅವರು, ಬಿಜೆಪಿ ಗೆಲುವಿನ ನಾಗಾಲೋಟ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಮುಂದುವರೆಯಲಿದ್ದು, 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುವ ಮೂಲಕ ವಿಶ್ವದ ಪ್ರಭಾವಿ ರಾಷ್ಟ್ರವಾಗಿ ಭಾರತವನ್ನು ಮುನ್ನಡೆಸಲಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವರ್ಚಸ್ಸು ಹೆಚ್ಚಾಗಿರುವುದು ಪ್ರಕಟಿತ ಚುನಾವಣಾ ಫಲಿತಾಂಶದಲ್ಲಿ ಸಾಬೀತಾಗಿದೆ. ಇನ್ನು ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಡದಲ್ಲಿ ನಿರೀಕ್ಷೆಯಂತೆ ಬಿಜೆಪಿ ಅತ್ಯುತ್ತಮ ಸಾಧನೆ ತೋರಿದೆ. ತೆಲಂಗಾಣದಲ್ಲಿ ಬಿಜೆಪಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ನಿರೀಕ್ಷೆಯಿರಲಿಲ್ಲ. ಆದರೆ ಈಗ ಫಲಿತಾಂಶ ಪ್ರಕಟಣೆ ಬಳಿಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದಲ್ಲೂ ಬಿಜೆಪಿಗೆ ಉತ್ತಮ ಸ್ಥಾನ ಲಭ್ಯವಾಗುವುದು ಖಚಿತವಾಗಿದೆ. ಇನ್ನು ಪ್ರಕಟಿತ ಫಲಿತಾಂಶ ಕರ್ನಾಟಕ ಸರಕಾರಕ್ಕೂ ಎಚ್ಚರಿಕೆಯ ಗಂಟೆಯಾಗಿದ್ದು ಕಾಂಗ್ರೆಸ್ ಘೋಷಣೆಯ ಗ್ಯಾರಂಟಿ ಯೋಜನೆಗಳ ಭರವಸೆ ತೆಲಂಗಾಣ ಹೊರತುಪಡಿಸಿ ಬೇರೆ ಯಾವ ರಾಜ್ಯದಲ್ಲೂ ಮತದಾರರ ನಂಬಿಕೆಗೆ ಪಾತ್ರವಾಗಿಲ್ಲ. ಹೀಗಾಗಿ ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಕಾಂಗ್ರೆಸ್‌ನಲ್ಲಿ ನಾಯಕತ್ವದ ತಿಕ್ಕಾಟ ಶುರುವಾಗಲಿದೆ ಎಂದು ಹೇಳಿದರು.

ಮೈಸೂರು ಚಿತ್ರಮಂದಿರಗಳಲ್ಲಿ

ಪದ್ಮ ಚಿತ್ರಮಂದಿರ	**(ದೂ: 2521923)**
ಭಗವಾನ್ ಕೇಸರಿ (ತೆ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್ ಚಿತ್ರಮಂದಿರ	**(ದೂ: 2422871)**
ಬ್ಯಾಡ್ ಮ್ಯಾನರ್ಸ್ (ಕ)	4 ಪ್ರದರ್ಶನಗಳು
ಬಾಲಾಜಿ ಚಿತ್ರಮಂದಿರ	**(ದೂ: 2497199)**
ತೇಜಸ್ (ಹಿಂದಿ)	4 ಪ್ರದರ್ಶನಗಳು
ಮಹದೇಶ್ವರ ಚಿತ್ರಮಂದಿರ	**(ಮೊ:9900820093)**
ಅನಾವರಣ (ಕ) 2 ಪ್ರದರ್ಶನಗಳು, **ಗಾರುಡಿಗ (ಕ)**	2 ಪ್ರದರ್ಶನಗಳು
ಗಾಯಿತ್ರಿ	
ಅನಿಮಲ್ (ಹಿಂ)	2 ಪ್ರದರ್ಶನಗಳು
ರಾಜಕಮಲ್	
ಅನ್ನಪೂರ್ಣೆ (ತ)	4 ಪ್ರದರ್ಶನಗಳು
ಸಂಗಂ	
ಅನಿಮಲ್ (ಕ)	4 ಪ್ರದರ್ಶನಗಳು
ಲಿಡೋ	
ಶುಗರ್‌ಫ್ಯಾಕ್ಟರಿ (ಕ)	4 ಪ್ರದರ್ಶನಗಳು
ತಿಬ್ಬಾದೇವಿ	
ಭಗವಾನ್ ಕೇಸರಿ (ತೆ)	4 ಪ್ರದರ್ಶನಗಳು
ಪ್ರಭಾ	
ರಾಖಿ (ಕ)	4 ಪ್ರದರ್ಶನಗಳು

ಡಿಆರ್‌ಸಿ ಸಿನಿಮಾಸ್
ದೂ : 4240422/4241800

ಸ್ಕ್ರೀನ್ 1	**ಶುಗರ್ ಫ್ಯಾಕ್ಟರಿ (ಕ):** ಮ.1.25ಕ್ಕೆ, ಸಂ.4.15ಕ್ಕೆ, **ನೆಪೋಲಿಯನ್ (ಇಂ):** ರಾ.7ಕ್ಕೆ, ರಾ.10.05ಕ್ಕೆ
ಸ್ಕ್ರೀನ್ 2	**ಬ್ಯಾಡ್ ಮ್ಯಾನರ್ಸ್ (ಕ):** ಬೆ.10.45ಕ್ಕೆ, ಸಂ.4.30ಕ್ಕೆ, ರಾ.7.15ಕ್ಕೆ, **ಸಪ್ತ ಸಾಗರದಾಚೆ ಎಲ್ಲೋ ಸೈಡ್–ಬಿ (ಕ):** ಮ.1.20ಕ್ಕೆ, **ಕಾಥಲ್ ದಿ ಕೋರ್ (ಮ):** ರಾ.9.55ಕ್ಕೆ.
ಸ್ಕ್ರೀನ್ 3	**ಕಾಥಲ್ ದಿ ಕೋರ್ (ಮ):** ಬೆ.10.45ಕ್ಕೆ, **ಫೆರ್ರಿ (ಹಿಂ):** ಮ.1.05ಕ್ಕೆ, **ವಿಶ್ (3ಡಿ) (ಇಂ):** ಮ.3.20ಕ್ಕೆ, ಸಂ.5.25ಕ್ಕೆ, **ಸ್ವಾತಿ ಮುತ್ತಿನ ಮಳೆ ಹನಿಯೇ (ಕ):** ರಾ.7.30ಕ್ಕೆ, **ಸಪ್ತ ಸಾಗರದಾಚೆ ಎಲ್ಲೋ ಸೈಡ್–ಬಿ (ಕ):** ರಾ.9.45ಕ್ಕೆ.
ಸ್ಕ್ರೀನ್ 4	**ಸಪ್ತ ಸಾಗರದಾಚೆ ಎಲ್ಲೋ 2 (ಕ):** ಬೆ.10.20ಕ್ಕೆ, ಸಂ.4.05ಕ್ಕೆ, ರಾ.7ಕ್ಕೆ, **ಬ್ಯಾಡ್ ಮ್ಯಾನರ್ಸ್ (ಕ):** ಮ.1.30ಕ್ಕೆ, ರಾ.9.55ಕ್ಕೆ.

ಐನಾಕ್ಸ್ ಮೂವೀಸ್
INOX LIVE THE MOVIE
ದೂ : 2533444 / 2433456

ಸ್ಕ್ರೀನ್ 1	**ಅನಿಮಲ್ (ಹಿಂ):** ಬೆ.10.15ಕ್ಕೆ, ಮ.2.20ಕ್ಕೆ, ಸಂ.6.25ಕ್ಕೆ, ರಾ.10.30ಕ್ಕೆ.
ಸ್ಕ್ರೀನ್ 2	**ಅನಿಮಲ್ (ಹಿಂ):** ಬೆ.9.45ಕ್ಕೆ, ಮ.1.50ಕ್ಕೆ, ಸಂ.5.55ಕ್ಕೆ, ರಾ.10.30ಕ್ಕೆ.
ಸ್ಕ್ರೀನ್ 3	**ಸ್ಯಾಮ್ ಬಹದ್ದೂರ್ (ಹಿಂ):** ಬೆ.9.25ಕ್ಕೆ, ಮ.12.40ಕ್ಕೆ, ರಾ.7.05ಕ್ಕೆ, ರಾ.10.20ಕ್ಕೆ, **ಸಪ್ತ ಸಾಗರದಾಚೆ ಎಲ್ಲೋ ಸೈಡ್–ಬಿ (ಕ):** ಮ.3.55ಕ್ಕೆ.
ಸ್ಕ್ರೀನ್ 4	**ಅನಿಮಲ್ (ಹಿಂ):** ಬೆ.8.05ಕ್ಕೆ, ಮ.12.10ಕ್ಕೆ, **ಅರ್ಧಂ ಬರ್ಧ ಪ್ರೇಮ ಕಥೆ (ಕ):** ಸಂ.4.15ಕ್ಕೆ, **ಬ್ಯಾಡ್ ಮ್ಯಾನರ್ಸ್ (ಕ):** ರಾ.7.10ಕ್ಕೆ, **ಪಾರ್ಕಿಂಗ್ (ತ):** ರಾ.10ಕ್ಕೆ.

ಮೈಸೂರು ವಿಷನ್ ಸಿನಿಮಾ
ದೂ : 0821–2973519

ಸ್ಕ್ರೀನ್ 1	**ದಿ ವೆಕೆಂಟ್ ಹೌಸ್ (ಕ):** ಬೆ.11ಕ್ಕೆ, ಸಂ.4.10ಕ್ಕೆ, **ರಾಜಯೋಗ (ಕ):** ಮ.1.05ಕ್ಕೆ, ಸಂ.6.15ಕ್ಕೆ, **ಟಗರುಪಲ್ಯ (ಕ):** ರಾ.9.15ಕ್ಕೆ.
ಸ್ಕ್ರೀನ್ 2	**ಸಪ್ತ ಸಾಗರದಾಚೆ ಎಲ್ಲೋ 2 (ಕ):** ಬೆ.10ಕ್ಕೆ, ಮ.1.15ಕ್ಕೆ, ರಾ.7.30ಕ್ಕೆ, **ಟೈಗರ್ 3 (ಹಿಂ):** ಸಂ.4.20ಕ್ಕೆ.
ಸ್ಕ್ರೀನ್ 3	**ಟೈಗರ್ 3(ಹಿಂ):** ಬೆ.11ಕ್ಕೆ, **ಸಪ್ತ ಸಾಗರದಾಚೆ ಎಲ್ಲೋ 2 (ಕ):** ಮ.3.45ಕ್ಕೆ, ಸಂ.6.35ಕ್ಕೆ, ರಾ.9.30ಕ್ಕೆ.
ಸ್ಕ್ರೀನ್ 4	**ಟಗರುಪಲ್ಯ (ಕ):** ಬೆ.10.30ಕ್ಕೆ, ಸಂ.4.10ಕ್ಕೆ, ಸಂ.6.50ಕ್ಕೆ, **ಟೈಗರ್ 3 (ಹಿಂ):** ಮ.1.05ಕ್ಕೆ, ರಾ.9.30ಕ್ಕೆ.

ಪಿವಿಆರ್ ಸಿನಿಮಾಸ್
PVR CINEMAS
ಮೊ.ನಂ: 8951357139
ನೆಕ್ಸಸ್ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ,

ಘೋಸ್ಟ್ (ಕ): ಬೆ.9ಕ್ಕೆ, ಬೆ.10.20ಕ್ಕೆ, ಮ.1.15ಕ್ಕೆ, ಮ.3.20ಕ್ಕೆ, ರಾ.7.35ಕ್ಕೆ, ರಾ.9.45ಕ್ಕೆ, ರಾ.10.30ಕ್ಕೆ, **12th ಫೇಲ್ (ಹಿಂ):** ಮ.3.50ಕ್ಕೆ, **ಭಗವಂತ್ ಕೇಸರಿ (ತೆ):** ರಾ.7.05ಕ್ಕೆ, **ಗಣಪತ್: ಎ ಹೀರೋ (ಹಿಂ):** ಸಂ.4.10ಕ್ಕೆ, **ಕಿಲ್ಲರ್ಸ್ ಆಫ್ ಫ್ಲವರ್ ಮೂನ್ (ಇಂ):** ಬೆ.10ಕ್ಕೆ, ಮ.2.05ಕ್ಕೆ, ಸಂ.6.10ಕ್ಕೆ, ರಾ.10.15ಕ್ಕೆ, **ಲಿಯೋ (ಕ):** ಮ.12.45ಕ್ಕೆ, **ಲಿಯೋ (ತ):** ಬೆ.11.55ಕ್ಕೆ, ಸಂ.4.10ಕ್ಕೆ, ಸಂ.6.15ಕ್ಕೆ, ರಾ.9.40ಕ್ಕೆ, ರಾ.10.30ಕ್ಕೆ, **ಮುಜಿಬ್ ದಿ ಮೇಕಿಂಗ್ ಆಫ್ ಎ ನೇಷನ್ (ಹಿಂ):** ರಾ.10ಕ್ಕೆ, **ಟಗರುಪಲ್ಯ (ಕ):** ಮ.1ಕ್ಕೆ, ರಾ.7ಕ್ಕೆ, **ತೇಜಸ್ (ಹಿಂ):** ಬೆ.11.05ಕ್ಕೆ, ಮ.1.45ಕ್ಕೆ, ಸಂ.4.25ಕ್ಕೆ, ರಾ.7.05ಕ್ಕೆ.

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.

ಸುಧಾಕರ್‌ಗೆ ಪಿಹೆಚ್.ಡಿ



ತಿ.ನರಸೀಪುರ, ಡಿ.3–ಹಾಸನದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಗಣಿತಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಕೆ.ಬಿ. ಸುಧಾಕರ್ ಅವರು ಡಾ. ಎಂ.ಎ.ಶ್ರೀರಾಜ್ ಅವರ ಮಾರ್ಗದರ್ಶನದಲ್ಲಿ ಗಣಿತಶಾಸ್ತ್ರ ವಿಷಯ (A Study on Topological Indices of Graphs)ದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಮಹಾಪ್ರಬಂಧವನ್ನು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಪಿಹೆಚ್.ಡಿ ಪದವಿಗೆ ಅಂಗೀಕರಿಸಿದೆ. ಸುಧಾಕರ್ ಅವರು ಮೈಸೂರು ಜಿಲ್ಲೆಯ ತಿ.ನರಸೀಪುರ ನಿವಾಸಿ ನಿವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಿ.ಬಸವಣ್ಣ ಮತ್ತು ಶ್ರೀಮತಿ ಚಿನ್ನತಾಯಮ್ಮ ದಂಪತಿ ಪುತ್ರ.

ಅಂಬೇಡ್ಕರ್‌ರಿಂದ ಹೆಣ್ಣು ಮಕ್ಕಳಿಗೆ ಸಮಾನತೆ



ಹೆಚ್.ಡಿ. ಕೋಟೆ, ಡಿ.3– ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚು ಆದ್ಯತೆ ನೀಡಿದ ಪರಿಣಾಮ ಇಂದು ಪುರುಷರಷ್ಟೆ ಸಮಾನವಾಗಿ ಬೆಳೆಯಲು ಸಾಧ್ಯವಾಗಿದೆ ಎಂದು ಬೆಂಗಳೂರಿನ ಪ್ರಾಧ್ಯಾಪಕಿ ಡಾ. ವಿನುತಾ ತಿಳಿಸಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಹೆಚ್.ಡಿ ಕೋಟೆ ಮತ್ತು ಸರಗೂರು ತಾಲೂಕಿನ ಜಂಬೂದ್ವೀಪ ಮಹಿಳಾ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮತ್ತು ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಅಂಬೇಡ್ಕರ್ ಅವರ ಬಗ್ಗೆ ಅಧ್ಯಯನ ಮಾಡುವುದು ಇದೆಯೆಲ್ಲಾ ಅದು ದೇಶದ ಅಭಿವೃದ್ಧಿಗೆ ಪೂರಕ, ಅಂಬೇಡ್ಕರ್‌ರವರ ಹೋರಾಟದಿಂದಾಗಿ ಹೆಣ್ಣು ಮಕ್ಕಳು ಇಂದು ಸಮಾಜದಲ್ಲಿ ಪುರುಷರಷ್ಟೇ ಸಮಾನರಾಗಿ ನಿಲ್ಲಲು ಸಾಧ್ಯವಾಯಿತು. ಅಲ್ಲದೇ ಅಂಬೇಡ್ಕರ್‌ರವರು ಅಧ್ಯಯನ ಮಾಡಿದಷ್ಟು ಇಡೀ ಮನುಕುಲದಲ್ಲಿ ಯಾರೂ ಸಹ ಓದಿರಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಸಂವಿಧಾನದ ಪೀಠಿಕೆಯನ್ನು 16ನೇ ಶತಮಾನದ ಫ್ರೆಂಚರಿಂದ ಪಡೆದಿಲ್ಲ, ನನ್ನ ಗುರುಗಳಾದ ಬುದ್ಧನಿಂದ ಪಡೆದಿದ್ದೇನೆ ಎಂದು ಅಂಬೇಡ್ಕರ್ ಒಮ್ಮೆ ತಿಳಿಸಿದ್ದರು. ಬ್ರಿಟೀಷರು ಭಾರತಕ್ಕೆ ಬಂದ ಹಿನ್ನೆಲೆ ಶಿಕ್ಷಣ, ಆಸ್ಪತ್ರೆ ಸೇರಿದಂತೆ ಇನ್ನಿತರ ಜನಪರ ಯೋಜನೆಗಳು ದೊರೆತಿವೆ. ಅವರು ಬಾರದಿದ್ದರೆ ನಮಗೆ ಸಮಾಜದ ಪ್ರಮುಖ ಅಂಶಗಳು ದೊರೆಯುತ್ತಿರಲಿಲ್ಲ ಎಂದರು.

ಎಲ್ಲಿಯವರೆಗೆ ಪ್ರಪಂಚದಲ್ಲಿ ಶೋಷಣೆ ಇರುತ್ತದೋ ಅಲ್ಲಿಯವರೆಗೆ ಅಂಬೇಡ್ಕರ್ ಸಂವಿಧಾನ ರಕ್ಷಣೆಗೆ ಬರಲಿದೆ ಎಂದರು.

ಈ ಸಂದರ್ಭದಲ್ಲಿ ಮಕ್ಕಳು ನೃತ್ಯವನ್ನು ಮಾಡಿ ಮನರಂಜಿಸಿದರು. ಕಾರ್ಯಕ್ರಮದಲ್ಲಿ ರಾಮನಗರದ ಆಪ್ತ ಸಮಾಲೋಚಕಿ ಸೌಜನ್ಯ, ಅಂತರಸಂತೆ ಬುದ್ಧ ಧಮ್ಮ ಕೇಂದ್ರದ ಗೌತಮಿ ಬಂತೇಜಿ, ನಿವೃತ್ತ ಮುಖ್ಯ ಶಿಕ್ಷಕಿ ಚೂಡಾಮಣಿ, ಜಂಬೂದ್ವೀಪದ ಅಧ್ಯಕ್ಷೆ ಚಂದ್ರಮ್ಮ, ಅನುಶ, ಶೈಲ ಸುಧಾಮಣಿ, ಇಂಚರ, ಚಂದ್ರಕಲಾ, ಸುವರ್ಣ, ಸುನಂದ, ಕೆಂಪಮ್ಮ, ಆದಿ ಕರ್ನಾಟಕ ಮಹಾಸಭಾ ತಾಲೂಕು ಅಧ್ಯಕ್ಷ ಎಚ್.ಸಿ.ನರಸಿಂಹ ಮೂರ್ತಿ, ಸೋಗಹಳ್ಳಿ ಶಿವಣ್ಣ, ಮುದ್ದುಮಲ್ಲಯ್ಯ, ಜಿವಿಕ ಬಸವರಾಜು, ಎಚ್.ಬಿ.ಬಸವರಾಜು, ನೂರಲಕುಪ್ಪೆ ಉಮೇಶ್, ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಪುರುಷೋತ್ತಮ, ಇನ್ನು ಮುಂತಾದವರು ಹಾಜರಿದ್ದರು.



ಬನ್ನೂರು ಸಮೀಪದ ಜೀನುಗುಡ್ಡೆ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯ ಅಂಗವಾಗಿ ಆಂಜನೇಯ ಸ್ವಾಮಿಗೆ ವೀಳ್ಯದೆಲೆ ಮಾಲೆಯ ಅಲಂಕಾರ ಮಾಡಲಾಗಿತ್ತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದರ್ಶನ ಪಡೆದರು.

ನಂಜನಗೂಡು ಬಳಿ ಪತ್ನಿಯ ಪ್ರಿಯಕರನನ್ನು ಕೊಚ್ಚಿ ಕೊಂದ ಪತಿ

ನಂಜನಗೂಡು, ಡಿ.3– ತನ್ನ ಪತ್ನಿ ಜತೆಗೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನನ್ನು ಆಕೆಯ ಪತಿ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ.

ಗ್ರಾಮದ ನಿವಾಸಿ ಮಹದೇವಸ್ವಾಮಿ (39) ಕೊಲೆಯಾದ ವ್ಯಕ್ತಿ, ಈತನ ಮೇಲೆ ಇದೇ ಗ್ರಾಮದ ನಿವಾಸಿ ಸೋಮಯ್ಯ ಎಂಬಾತ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಶನಿವಾರ ಮಧ್ಯಾಹ್ನ ಗ್ರಾಮದ ಚಾವಡಿ ಸಮೀಪ ಮಲಗಿದ್ದ ಮಹದೇವಸ್ವಾಮಿ ಮೇಲೆ ಮುಗಿಬಿದ್ದ ಸೋಮಯ್ಯ ತನ್ನ ಪತ್ನಿ ಜತೆ ನೀನು ಅಕ್ರಮ ಸಂಬಂಧ ಹೊಂದಿದ್ದೀಯಾ ನಿನ್ನನ್ನು ಉಳಿಸುವುದಿಲ್ಲ ಎಂದು ಹೇಳಿ ತಗಾದೆ ತೆಗೆದು ಮಚ್ಚಿನಿಂದ ಗಂಭೀರವಾಗಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಮಹದೇವಸ್ವಾಮಿ ಮಾವ ರವಿ ಎಂಬುವರು ಸ್ಥಳಕ್ಕಾಗಮಿಸಿ ರಕ್ತಸಿಕ್ತವಾಗಿ ಬಿದ್ದಿದ್ದ ಮಹದೇವಸ್ವಾಮಿಯನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಿದ್ದಾರೆ. ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗೀ ಆಸ್ಪತ್ರೆಗೆ ದಾಖಲು ಮಾಡಿದರಾದರೂ ಭಾನುವಾರ ಮುಂಜಾನೆ ಗಾಯಾಳು ಮಹದೇವಸ್ವಾಮಿ ಅಸುನೀಗಿದ್ದಾನೆ.

ಈ ಸಂಬಂಧ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಡಿವೈಎಸ್‌ಪಿ ಗೋವಿಂದರಾಜು, ಇನ್ಸ್‌ಪೆಕ್ಟರ್ ಸುನೀಲ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಯ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ಸರಗೂರು ಲಯನ್ಸ್ ಶಾಲೆಯಿಂದ ಗುಣಮಟ್ಟದ ಶಿಕ್ಷಣ

'ಸಾಂಸ್ಕೃತಿಕ ಸೌರಭ–34' ವಾರ್ಷಿಕೋತ್ಸವದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಶ್ಲಾಘನೆ



ಸರಗೂರು, ಡಿ.3– ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಉತ್ತಮ ಮೌಲ್ಯಗಳನ್ನು ಕಲಿಸುತ್ತಿರುವ ಲಯನ್ಸ್ ಶಾಲೆಯ ಕಾರ್ಯವೈಖರಿ ಶ್ಲಾಘನೀಯ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದ್ದಾರೆ.

ಪಟ್ಟಣದ ಲಯನ್ಸ್ ಅಕಾಡೆಮಿ ಶಾಲೆಯಲ್ಲಿ 34ನೇ ವರ್ಷದ 'ಸಾಂಸ್ಕೃತಿಕ ಸೌರಭ–34' ವಾರ್ಷಿಕೋತ್ಸವದ ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆ ಮತ್ತಷ್ಟು ಹೆಸರು ಮಾಡಲಿ. ಲಾಭದ ಗಳಿಕೆಯ ಬದಲಿಗೆ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿದ್ದಾರೆ. ಸಂತಸ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆ ಕಾರ್ಯದರ್ಶಿ ಲಯನ್ ಎಸ್.ಎಸ್. ಪ್ರಭುಸ್ವಾಮಿ ಮಾತನಾಡಿ, ನಮ್ಮ ಶಾಲೆ 35 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಗ್ರಾಮೀಣ ಭಾಗದ ಮಕ್ಕಳಿಗೆ ಆಂಗ್ಲ ಮಾಧ್ಯಮ ಶಿಕ್ಷಣ ನೀಡಿದ ಪ್ರಥಮ ಶಾಲೆಯ ಹೆಗ್ಗಳಿಕೆ ಇದಾಗಿದೆ, ಸರ್ಕಾರದಿಂದ ಯಾವುದೇ ಅನುದಾನ ಪಡೆದಿಲ್ಲ. ಮಾಜಿ ಶಾಸಕ ದಿ. ಚಿಕ್ಕಮಾದು ಹಾಗೂ ಶಾಸಕ ಅನಿಲ್ ಚಿಕ್ಕಮಾದು ತಲಾ 5 ಲಕ್ಷ ರೂ.ಗಳನ್ನು ಅನುದಾನ ನೀಡಿದ್ದು, ಶಾಲೆಗೆ ಊಟದ ಕೊಠಡಿ ನಿರ್ಮಿಸಲಾಗಿದೆ ಎಂದು ಹೇಳಿದರು.

ಲಯನ್ ನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮ್ಯಾನೇಜಿಂಗ್ ಟ್ರಸ್ಟಿ ಬ್ರಹ್ಮದೇವಯ್ಯ, ಶಾಲೆಯ ಪ್ರಾಂಶುಪಾಲ ಬಿ.ಡಿ. ದಾಸಾಚಾರಿ ಮಾತನಾಡಿದರು.

ಶಾಲೆಯ ಪ್ರಾಂಶುಪಾಲ ಬಿ.ಡಿ. ದಾಸಾಚಾರಿ, ಮುಖ್ಯಶಿಕ್ಷಕಿ ಪದ್ಮಶ್ರೀ ಅವರನ್ನು ಅಭಿನಂದಿಸಲಾಯಿತು. 2022–23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳನ್ನು ಸನ್ಮಾನಿಸಲಾಯಿತು. ಪೊಲೀಸ್ ಉಪ ನಿರೀಕ್ಷಕ ನಂದೀಶ್ ಕುಮಾರ್, ಶಾಲೆಯ ಖಜಾಂಚಿ ಎಸ್.ವಿ.ಯೋಗೀಶ್, ಲಯನ್ ಕಾರ್ಯದರ್ಶಿ ಎನ್. ಎಸ್.ಪ್ರತಾಪ್, ಎಸ್.ಎನ್. ಶ್ರೀಕಂಠಸ್ವಾಮಿ, ಎಸ್.ಪಿ. ನಾಗರಾಜು, ಸುರೇಶ್ ಜೈನ್, ಎಸ್.ಎನ್.ಮೋಹನ್ ಕುಮಾರ್, ಎಸ್.ಪಿ. ಪ್ರಸಾದ್, ಸಮಂತ್ ಜೈನ್, ತಾಲೂಕು ದೈಹಿಕ ಪರಿವೀಕ್ಷಕ ರಾಮ್ ಪ್ರಸಾದ್, ಶಾಲಾ ಪೋಷಕ ಸಮಿತಿಯ ಅಧ್ಯಕ್ಷ ಶ್ರೀನಿವಾಸ, ಪೋಷಕರು ಭಾಗವಹಿಸಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.



ಬನ್ನೂರಿನ ಯಡಹಳ್ಳಿ ಸಿದ್ದೇಶ್ವರಸ್ವಾಮಿ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಮದ್ದೂರ ಲಿಂಗಯ್ಯನಹುಂಡಿ ವಿರಕ್ತ ಮಠದ ಪೀಠಾಧ್ಯಕ್ಷರಾದ ಶ್ರೀ ಗೌರಿ ಶಂಕರಸ್ವಾಮಿ ಅವರನ್ನು ಸದಸ್ಯರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಎಲ್ಲಾ ನಿರ್ದೇಶಕರು ಹಾಜರಿದ್ದರು.



ಕಂಪಲಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಕನಕ ಜಯಂತಿ ಆಚರಿಸಲಾಯಿತು. ಮುಖ್ಯ ಶಿಕ್ಷಕ ಮಹದೇವಯ್ಯ , ಎಸ್‌ಡಿಎಂಸಿ ಅಧ್ಯಕ್ಷ ಸದಾಶಿವ, ಶಹಜಾನ್, ರಾಜೇಶ್ ಸೇರಿದಂತೆ ಶಿಕ್ಷಕ ಶಿಕ್ಷಕಿಯರು ಹಾಜರಿದ್ದರು.

ವಿದ್ಯೋದಯ ಸಂಸ್ಥೆಯಿಂದ ನರಸೀಪುರದಲ್ಲಿ ಆಂಗ್ಲ ಶಾಲೆ



ತಿ.ನರಸೀಪುರ, ಡಿ.3–ತಾಲೂಕಿನ ಮಾಡ್ರಹಳ್ಳಿ ಗ್ರಾಮದಲ್ಲಿ ಒಂದು ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ತೆರೆಯಲು ಉದ್ದೇಶಿಸಲಾಗಿದೆ ಎಂದು ಗ್ರಾಮ ವಿದ್ಯೋದಯ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ಮಹದೇವಸ್ವಾಮಿ ಹೇಳಿದರು,

ಪಟ್ಟಣದ ಗ್ರಾಮ ವಿದ್ಯೋದಯ ಶಿಕ್ಷಣ ಸಂಸ್ಥೆಗಳ ಸಕಲ ಸದಸ್ಯರ ವಾರ್ಷಿಕ ಮಹಾಸಭೆಯ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಗ್ರಾಮ ವಿದ್ಯೋದಯ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ದಿವಂಗತ ಮಾಡ್ರಹಳ್ಳಿಯ ಎಮ್.ಸಿ.ಶಿವಾನಂದ ಶರ್ಮರ ನೆನಪಿನಾರ್ಥ ಅವರ ಹುಟ್ಟೂರಿನಲ್ಲಿ ಒಂದನೇ ತರಗತಿಯಿಂದ ಪಿಯುಸಿವರೆಗೆ ಒಂದು ಕೋಟಿಗೂ ಹೆಚ್ಚು ವೆಚ್ಚದಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ತೆರೆಯುವುದಾಗಿ ತಿಳಿಸಿ, ಪ್ರತಿ ವರ್ಷ ಅವರ ಪುಣ್ಯ ಸ್ಮರಣೆ ಹಾಗೂ ಜನ್ಮದಿನದ ಅಂಗವಾಗಿ ಅನಾಥಾಶ್ರಮ, ವಿದ್ಯಾರ್ಥಿನಿಲಯ, ದೇವಸ್ಥಾನಗಳ ಜೀರ್ಣೋದ್ಧಾರ, ಮಠಗಳಿಗೆ ಬರುವ ಭಕ್ತರಿಗೆ ಹಾಗೂ ಶಕ್ತಿಧಾಮ, ಬಡ ಅನಾಥ ಹೆಣ್ಣು ಮಕ್ಕಳ ಆಶ್ರಮಧಾಮಗಳಿಗೆ ದಾಸೋಹ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದರು,

ಗ್ರಾಮಾಂತರ ಪ್ರದೇಶದ ಮಕ್ಕಳ ಅಭಿವೃದ್ಧಿಗೆ, ಜ್ಞಾನಪ್ರಸಾರಕ್ಕೆ ಸಾಧ್ಯವಾಗುವಂತೆ ಶಾಲಾ ಕಾಲೇಜುಗಳನ್ನು 1946ರಲ್ಲಿ ಪ್ರಾರಂಭಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ತನ್ಮೂಲಕ ಮಕ್ಕಳನ್ನು ಭಾರತದ ಸತ್ಪ್ರಜೆಗಳನ್ನಾಗಿ ರೂಪಿಸಲು ಗ್ರಾಮವಿದ್ಯೋದಯ ಶಿಕ್ಷಣ ಸಂಸ್ಥೆ ಪ್ರಯತ್ನಿಸುತ್ತಾ ಬರುತ್ತಿದೆ ಎಂದು ಹೇಳಿದರು. ಮಾಡ್ರಹಳ್ಳಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಮಾತನಾಡಿ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ಮಹದೇವಸ್ವಾಮಿಯವರು ಶಿಕ್ಷಣ ಸಂಸ್ಥೆಗೆ ಅರ್ಥ ಬರುವಂತೆ ದಾಸೋಹಕ್ಕೆ, ಧಾರ್ಮಿಕ ಕ್ಷೇತ್ರಕ್ಕೆ, ಅನಾಥಾಶ್ರಮ ಹಾಗೂ ದೇವಾಲಯಗಳ ಜೀರ್ಣೋದ್ಧಾರಕ್ಕೆ ಹಣ ಹಾಗೂ ಅಕ್ಕಿ ನೀಡುವ ಮೂಲಕ ಸಹಾಯ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯವಾದದ್ದು ಎಂದರು. ಇಂದಿನ ಸಮಾಜದಲ್ಲಿ ತ್ಯಾಗ ಹಾಗೂ ಸೇವಾ ಮನೋಭಾವನೆ ಮಾಡುವುದು ತುಂಬಾ ಕಷ್ಟವಾಗಿದ್ದು, ಇಂತಹ ಸಂದರ್ಭದಲ್ಲೂ ತಾಲೂಕಿಗೆ ಸೀಮಿತವಾಗದೆ ಜಿಲ್ಲೆಯ ಮಠಗಳಿಗೂ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿದ್ದಾರೆ ಎಂದು ಹೇಳಿದರು,

ಸಂಸ್ಥೆಯ ಉಪಾಧ್ಯಕ್ಷ ಸೋಸಲೆ ಎಸ್.ಎನ್. ಸಿದ್ದಾರ್ಥ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಡಳಿತ ಮಂಡಳಿ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ತಾಲೂಕಿನ ಜನತೆಯ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದರು. ಆಡಳಿತ ಮಂಡಳಿಯ ಸದಸ್ಯರುಗಳಾದ ಆರ್ ಶಂಕರೇಗೌಡ, ಸಾಂಬುಮೂರ್ತಿ, ಬಿ.ಗೀತಾ, ಎ.ಜಿ. ಮಹದೇವ ಪ್ರಸಾದ್, ಎಸ್.ಮಹೇಶ್, ರಾಜಶೇಖರ ಮೂರ್ತಿ, ಎಸ್. ಬಸವರಾಜು, ಆಡಳಿತ ಅಧಿಕಾರಿ ಕೆ.ಪಿ.ಉದಯಕುಮಾರ್, ಸಹಾಯಕ ಆಡಳಿತ ಅಧಿಕಾರಿ ಶಿವನಂಜಪ್ಪ, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಶಿವಮೂರ್ತಿ, ಎಪಿಎಂಸಿ ಮಾಜಿ ನಿರ್ದೇಶಕ ಸಾಲೂ ಸ್ವಾಮಿ, ಮುಖಂಡರುಗಳಾದ ಸಿಯಲ್ಲಿ ಗುರುಮೂರ್ತಿ, ಶಿವಮಲ್ಲಪ್ಪ, ಬೆನಕನಹಳ್ಳಿ ಬಸಪ್ಪ, ವಕೀಲರ ಸಂಘದ ಅಧ್ಯಕ್ಷ ಪಾಲಾಕ್ಷ ಮೂರ್ತಿ, ಜಿಮರಹಳ್ಳಿ ಶಿವಪ್ರಸಾದ್, ಸಂಸ್ಥೆಯ ಪ್ರಾಂಶುಪಾಲರುಗಳಾದ ಟಿಪಿಸ್ ಬಸಣ್ಣ ಸ್ವಾಮಿ, ಎಂ.ಸುರೇಶ್, ಮಾನಸ, ಬಿ.ಎಸ್. ಸುನಿತಾ, ನಂದೀಶ್, ಸಿದ್ದರಾಜು, ಸೋಮಣ್ಣ, ಆರ್.ಎಸ್. ಮಹದೇಶ್ವರ ಸ್ವಾಮಿ, ಶಿವಶಂಕರ್, ಬಿ.ಎಸ್. ರವಿಕುಮಾರ್, ಮೂಗೂರು ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು,

ರತ್ನಪುರಿಯಲ್ಲಿ ಕೂಸಿನ ಮನೆ ಉದ್ಘಾಟನೆ



ಹುಣಸೂರು, ಡಿ.3– ನರೇಗಾ ಕೂಲಿ ಕಾರ್ಮಿಕರು ಮತ್ತು ಕೂಲಿ ಕೆಲಸಕ್ಕೆ ಹೋಗುವ ಪೋಷಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಕೂಸಿನ ಮನೆಯನ್ನು ನಿರ್ಮಾಣ ಮಾಡಲಾಗಿದ್ದು, 6 ತಿಂಗಳ ಮಗುವಿನಿಂದ 3 ವರ್ಷದೊಳಗಿನ ಮಕ್ಕಳ ಪಾಲನೆ ಮತ್ತು ಪೋಷಣೆ ಮಾಡಲಾಗುವುದು ಎಂದು ಆಸ್ಪತ್ರೆ ಕಾವಲ್ ಗ್ರಾಪಂ ಅಧ್ಯಕ್ಷ ಕೆ. ರಮೇಶ್ ತಿಳಿಸಿದರು.

ತಾಲೂಕಿನ 17 ಗ್ರಾಮ ಪಂಚಾಯಿತಿಗಳಲ್ಲಿ ಕೂಸಿನ ಮನೆ ಸಿದ್ಧಪಡಿಸಲಾಗಿದ್ದು, ಅದರ ಅಂಗವಾಗಿ ಆಸ್ಪತ್ರೆ ಕಾವಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರತ್ನಪುರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಪಕ್ಕದಲ್ಲಿರುವ ಸರ್ಕಾರಿ ಕಟ್ಟಡದಲ್ಲಿ ಪ್ರಾರಂಭವಾಗುತ್ತಿರುವ ಕೂಸಿನ ಮನೆಯನ್ನು ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಅಂಗನವಾಡಿ ಕೇಂದ್ರಗಳಲ್ಲಿ 3 ವರ್ಷ ಮೇಲ್ಪಟ್ಟ ಮಕ್ಕಳಿಗೆ ಪ್ರವೇಶವಿದ್ದು, ಅದಕ್ಕಿಂತ ಕೆಳಗಿನ ಮಕ್ಕಳ ಪಾಲನೆ ಮತ್ತು ಪೋಷಣೆಗಾಗಿ ಕೂಸಿನ ಮನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಿಂದಾಗಿ ಕೆಲಸಕ್ಕೆ ಹೋಗುವ ತಂದೆ ತಾಯಂದಿರಿಗೆ ಯಾವುದೇ ರೀತಿಯ ಆತಂಕವಿಲ್ಲದೇ ತಮ್ಮ ಮಕ್ಕಳನ್ನು ಇಲ್ಲಿ ಬಿಟ್ಟು ಹೋಗಬಹುದಾಗಿರುತ್ತದೆ ಎಂದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಮಣಿ ಮಹೇಶ್, ಕಾರ್ಯದರ್ಶಿ ರಾಮಚಂದ್ರ, ಸ್ವಾಮಿನಾಥ್, ಗ್ರಾಪಂ ಸದಸ್ಯರು ಹಾಗೂ ಕೇರ್ ಟೇಕರ್‌ಗಳು ಪಾಲ್ಗೊಂಡಿದ್ದರು.

ಕರ್ನಾಟಕದ ಮಾರಕ ಬೌಲಿಂಗ್‌ಗೆ ತತ್ತರಿಸಿದ ಉತ್ತರಾಖಂಡ್

●ಆತಿಥೇಯ ಕರ್ನಾಟಕಕ್ಕೆ ಇನ್ನಿಂಗ್ಸ್ ಹಾಗೂ 47 ರನ್‌ಗಳ ಜಯ ●ಮೂರನೇ ದಿನದಲ್ಲೇ ಅಂತ್ಯಗೊಂಡ ಪಂದ್ಯ



ಮೈಸೂರು,ಡಿ.3(ಎಂಟಿವೈ)– ಕರ್ನಾಟಕ ತಂಡದ ಉತ್ತಮ ಫೀಲ್ಡಿಂಗ್ ಹಾಗೂ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಉತ್ತರಾಖಂಡ್ ತಂಡ ಕರ್ನಾಟಕ ವಿರುದ್ಧ ಎರಡನೇ ಇನ್ನಿಂಗ್ಸ್‌ನಲ್ಲಿ 56.5 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 125 ರನ್ ಗಳಿಸುವ ಮೂಲಕ ಇನ್ನಿಂಗ್ಸ್ ಹಾಗೂ 47 ರನ್‌ಗಳಿಂದ ಸೋಲನುಭವಿಸಿದೆ.

ಮಾನಸಗಂಗೋತ್ರಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಡಿ.1ರಂದು ಆರಂಭವಾಗಿದ್ದ ಕೂಚ್ ಬಿಹಾರ್ ಟ್ರೋಫಿ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯ ಕರ್ನಾಟಕ ಹಾಗೂ ಉತ್ತರಾಖಂಡ್ ನಡುವಿನ ನಾಲ್ಕು ದಿನಗಳ ಪಂದ್ಯದಲ್ಲಿ ಕರ್ನಾಟಕ ತಂಡದ ಆಟಗಾರರ ಸಂಘಟಿತ ಪ್ರದರ್ಶನಕ್ಕೆ ಉತ್ತರಾಖಂಡ್ ಆಟಗಾರರು ತತ್ತರಿಸಿ ಭಾರಿ ಅಂತರದ ಸೋಲುಂಡಿದ್ದಾರೆ.

ಉತ್ತರಾಖಂಡ್‌ನ ಮೊದಲ ಇನ್ನಿಂಗ್ಸ್ 232 ರನ್ ಬೆನ್ನತ್ತಿದ್ದ ಕರ್ನಾಟಕ ಎರಡನೇ ದಿನದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 360 ರನ್ ಗಳಿಸಿ 128 ರನ್ ಮುನ್ನಡೆ ಕಾಯ್ದುಕೊಂಡಿತ್ತು. ಮೂರನೇ ದಿನದ ಆಟ ಮುಂದುವರೆಸಿದ ಕರ್ನಾಟಕ ಕೇವಲ ಒಂದು ರನ್ ಗಳಿಸುವಷ್ಟರಲ್ಲಿ ಕ್ರೀಸ್ ಕಾಯ್ದುಕೊಂಡಿದ್ದ ಸಮಿತ್ ದ್ರಾವಿಡ್(19) ಇಲ್ಲದ ರನ್ ಕದಿಯಲು ಹೋಗಿ ರನ್‌ಔಟ್ ಆದರು. ನಾಯಕ ಧೀರಜ್‌ಗೌಡ(17), ಹಾರ್ದಿಕ್ ರಾಜ್(9)ರನ್ ಗಳಿಸಿದರೆ, 9ನೇ ಕ್ರಮಾಂಕದ ಶಿಖರ್ ಶೆಟ್ಟಿ 23 ಎಸೆತದಲ್ಲಿ 4 ಬೌಂಡರಿ ಬಾರಿಸಿ 24 ರನ್ ಗಳಿಸಿ ಔಟಾದರು. 10ನೇ ಕ್ರಮಾಂಕದ ಎನ್.ಸಮರ್ಥ್ 2 ರನ್ ಗಳಿಸಿ ನಿರ್ಗಮಿಸಿದರೆ, ಎಸ್.ಇಶಾನ್ 2 ರನ್ ಗಳಿಸಿ ಅಜೇಯರಾಗಿ ಉಳಿದರು. ಕರ್ನಾಟಕ ಮೊದಲ ಇನ್ನಿಂಗ್ಸ್‌ನಲ್ಲಿ 97.5 ಓವರ್‌ನಲ್ಲಿ 404 ರನ್ ಗಳಿಸಿ, 172 ರನ್‌ಗಳ ಮುನ್ನಡೆ ಸಾಧಿಸಿತು.

ಎರಡನೇ ಇನ್ನಿಂಗ್ಸ್‌ನಲ್ಲೂ ಕುಸಿದ ಉತ್ತರಾಖಂಡ್: ಕರ್ನಾಟಕ ತಂಡದ ಮೊದಲ ಇನ್ನಿಂಗ್ಸ್‌ನ 172 ರನ್ ಮುನ್ನಡೆ ಬೆನ್ನತ್ತಿದ ಉತ್ತರಾಖಂಡ್ ತಂಡಕ್ಕೆ ಕರ್ನಾಟಕದ ಬೌಲರ್‌ಗಳು ಆರಂಭಿಕ ಆಘಾತವನ್ನುಂಟು ಮಾಡಿದರು. ಕರ್ನಾಟಕ ತಂಡದ ಬೌಲರ್‌ಗಳ ದಾಳಿಗೆ ತತ್ತರಿಸಿದ ಉತ್ತರಾಖಂಡ್ ತಂಡ 16 ಓವರ್‌ನಲ್ಲಿ 31 ರನ್ ಗಳಿಸುವಷ್ಟರಲ್ಲೇ ಪ್ರಮುಖ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು.

ಎರಡನೇ ಇನ್ನಿಂಗ್ಸ್ ಆರಂಭಿಸಿದ ಆರಂಭಿಕ ಆಟಗಾರ ಪೂರ್ವಾಂಶ್ ಧ್ರುವ್ 15 ಎಸೆತ ಎದುರಿಸಿ 2 ಬೌಂಡರಿಯೊಂದಿಗೆ 9 ರನ್‌ಗಳಿಸಿದ್ದಾಗ ಎಸ್.ಇಶಾನ್ ಬೌಲಿಂಗ್‌ನಲ್ಲಿ ಬೌಲ್ಡ್ ಆದರು. ಆಗ ತಂಡದ ಮೊತ್ತ 11 ರನ್ ಆಗಿತ್ತು. 3ನೇ ಕ್ರಮಾಂಕದ ಆಟಗಾರ ಅಭಿನವ್ ಎರಡನೇ ಇನ್ನಿಂಗ್ಸ್‌ನಲ್ಲೂ ಯಾವುದೇ ರನ್ ಗಳಿಸದೆ ಇಶಾನ್ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ನಂತರ ಆರಂಭಿಕ ಆಟಗಾರ ಅಭ್ಯುದಯ್ 3 ರನ್ ಗಳಿಸಿದ್ದಾಗ ಸಮರ್ಥ ಬೌಲಿಂಗ್‌ನಲ್ಲಿ ಕ್ಯಾಚ್ ನೀಡಿ ಔಟಾದರು. ಆಗ ತಂಡದ ಮೊತ್ತ 13ರನ್‌ಗೆ 3 ವಿಕೆಟ್ ಪತನವಾಗಿತ್ತು.

ತಂಡದ ಮೊತ್ತ 18 ರನ್ ಆಗಿದ್ದಾಗ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್‌ನಲ್ಲಿದ್ದ ವಿಕೆಟ್ ಕೀಪರ್ ಸಂಸ್ಕಾರ್ ರಾವತ್ 13 ಎಸೆತದಲ್ಲಿ 4 ರನ್ ಗಳಿಸಿ ಸಮಿತ್ ದ್ರಾವಿಡ್ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ಒಂದೆಡೆ ವಿಕೆಟ್ ಪತನವಾಗುತ್ತಿದ್ದರೂ ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸಿದ 5ನೇ ಕ್ರಮಾಂಕದ ಯೋಗೇಶ್ 163 ಎಸೆತ ಎದುರಿಸಿ 5 ಬೌಂಡರಿ ಬಾರಿಸಿ ಅಜೇಯ 54 ರನ್ ಗಳಿಸಿದರು.

ಆರನೇ ಕ್ರಮಾಂಕದ ಆಟಗಾರ ರಾಜ್ಯವರ್ಧನ್ 19 ಎಸೆತದಲ್ಲಿ 1 ಬೌಂಡರಿಯೊಂದಿಗೆ 6 ರನ್‌ಗಳಿಸಿದ್ದಾಗ ಧೀರಜ್‌ಗೌಡ ಬೌಲಿಂಗ್‌ನಲ್ಲಿ ಬದಲಿ ಆಟಗಾರ ಯುವರಾಜ್ ಅರೋರಗೆ ಕ್ಯಾಚ್ ನೀಡಿ ಔಟಾದರು. ಮೊದಲ ಇನ್ನಿಂಗ್ಸ್‌ನಂತೆ 7ನೇ ಕ್ರಮಾಂಕದ ಆಟಗಾರ ಎಸ್.ಗುಪ್ತ ಯಾವುದೇ ರನ್ ಗಳಿಸದೆ ಧೀರಜ್‌ಗೌಡ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂ ಬಲೆಗೆ ಬಿದ್ದರು. ನಂತರ ಬಂದ 8ನೇ ಆಟಗಾರ 31 ಎಸೆತಗಳಲ್ಲಿ 2 ಬೌಂಡರಿಯುಳ್ಳ 12 ರನ್ ಗಳಿಸಿದ್ದಾಗ ಬೌಲ್ಡ್ ಆಗುವ ಮೂಲಕ ಧೀರಜ್‌ಗೌಡಗೆ ಮೂರನೇ ಬಲಿಯಾದರು. 9ನೇ ಕ್ರಮಾಂಕದ ಕೃಷ್ಣಗರ್ಗ್ 52 ಎಸೆತದಲ್ಲಿ 1 ಬೌಂಡರಿಯೊಂದಿಗೆ 9ರನ್‌ಗಳಿಸಿದ್ದಾಗ ಸಮರ್ಥ ಬೌಲಿಂಗ್‌ನಲ್ಲಿ ಕಾರ್ತಿಕೇಯ ಹಿಡಿದ ಕ್ಯಾಚ್‌ಗೆ ಔಟಾದರು. 10ನೇ ಆಟಗಾರ ಆದಿತ್ಯರಾವತ್ 23 ಎಸೆತದಲ್ಲಿ 1 ಸಿಕ್ಸರ್, 1 ಬೌಂಡರಿ ಬಾರಿಸಿ 17 ರನ್ ಗಳಿಸಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ದಾಖಲಿಸಿದ್ದ ಉತ್ತರಾಖಂಡ್ ತಂಡದ ನಾಯಕ ಆರವ್ ಮಹಾಜನ್ ಗಾಯದ ಸಮಸ್ಯೆಯಿಂದ ಬ್ಯಾಟಿಂಗ್ ಮಾಡದೆ ಇನ್ನಿಂಗ್ಸ್‌ನಿಂದ ದೂರವುಳಿದರು.

ಮಧ್ಯಾಹ್ನದ ವೇಳೆ 56.5 ಓವರ್‌ಗಳಲ್ಲಿ 125 ರನ್ ಗಳಿಸಿದ್ದಾಗ 9ನೇ ವಿಕೆಟ್ ಪತನವಾಯಿತು. ಈ ವೇಳೆ ಆರವ್ ಮಹಾಜನ್ ಬ್ಯಾಟಿಂಗ್ ಮಾಡಲು ಕ್ರೀಸ್‌ಗೆ ಬರದ ಕಾರಣ ಅಂಪೈರ್‌ಗಳು ಕರ್ನಾಟಕ ತಂಡಕ್ಕೆ ಇನ್ನಿಂಗ್ಸ್ ಹಾಗೂ 47 ರನ್‌ಗಳ ಗೆಲುವು ಘೋಷಿಸಿದರು.

ಕರ್ನಾಟಕ ತಂಡದ ಪರವಾಗಿ ಎನ್.ಸಮರ್ಥ 9 ಓವರ್‌ನಲ್ಲಿ 14 ರನ್ ನೀಡಿ 2 ವಿಕೆಟ್ ಪಡೆದರೆ, ಮೈಸೂರಿನ ವೇಗಿ ಇಶಾನ್.ಎಸ್, 4 ಓವರ್‌ನಲ್ಲಿ 16 ರನ್ ನೀಡಿ 2 ವಿಕೆಟ್ ಪಡೆದರು. ಸಮಿತ್ ದ್ರಾವಿಡ್ 6 ಓವರ್‌ನಲ್ಲಿ 14 ರನ್ ನೀಡಿ, 1 ವಿಕೆಟ್ ಕಬಳಿಸಿದರೆ, ಧೀರಜ್‌ಗೌಡ 20 ಓವರ್‌ನಲ್ಲಿ 31 ರನ್ ನೀಡಿ 3 ವಿಕೆಟ್ ಗಳಿಸಿದರು. ಹಾರ್ದಿಕ್ ರಾಜ್ 13.5 ಓವರ್‌ನಲ್ಲಿ 20 ರನ್ ನೀಡಿ 1 ವಿಕೆಟ್, ಶಿಖರ್ ಶೆಟ್ಟಿ 4 ಓವರ್‌ನಲ್ಲಿ 21 ರನ್ ನೀಡಿ ಉತ್ತರಾಖಂಡ್ ತಂಡದ ಎರಡನೇ ಇನ್ನಿಂಗ್ಸ್‌ಗೆ ಮಂಗಳ ಹಾಡಿದರು.

ಸಂಕ್ಷಿಪ್ತ ಸ್ಕೋರ್

ಉತ್ತರಾಖಂಡ್ ಮೊದಲ ಇನ್ನಿಂಗ್ಸ್: 90.1 ಓವರ್‌ನಲ್ಲಿ 232 ರನ್‌ಗೆ ಆಲೌಟ್, ಎರಡನೇ ಇನ್ನಿಂಗ್ಸ್ 56.5 ಓವರ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 125 ರನ್

ಕರ್ನಾಟಕ ಮೊದಲ ಇನ್ನಿಂಗ್ಸ್: 97.5 ಓವರ್‌ನಲ್ಲಿ 404 ರನ್‌ಗೆ ಆಲೌಟ್(172 ರನ್ ಮುನ್ನಡೆ)

ಮೈಸೂರಲ್ಲಿ ವಿಕಲಚೇತನರ ದಿನಾಚರಣೆ



ಮೈಸೂರು, ಡಿ.3(ಜಿಎ)– ಪ್ರತಿಯೊಬ್ಬ ಮನುಷ್ಯನಿಗೂ ವಿಶೇಷವಾದ ಗುಣಗಳಿರುತ್ತವೆ. ವಿಕಲಚೇತನರಲ್ಲಿ ವಿಶಿಷ್ಟವಾದ ಗುಣಗಳು ಇವೆ. ವಿಕಲಚೇತನರ ಏಳಿಗೆಗೆ ಸರ್ಕಾರ ಹಲವು ಸೌಲಭ್ಯ ಗಳನ್ನು ಕಲ್ಪಿಸಿದ್ದು, ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಆಡಳಿತ) ಸವಿತಾ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈಸೂರು ಜಿಲ್ಲೆ, ಮೈಸೂರು ಹಾಗೂ ವಿಕಲಚೇತನರಿಗಾಗಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ದಸರಾ ವಸ್ತು ಪ್ರದರ್ಶನ ಆವರಣದ ಪಿ ಕಾಳಿಂಗರಾವ್ ಗಾನ ಮಂಟಪದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾನ್ಯರಂತೆ ವಿಕಲಚೇತನರು ಕೂಡ. ಆದರೆ ಅವರಿಗೆ ವಿಶೇಷವಾದ ದೂರದೃಷ್ಟಿ ಮತ್ತು ಶಕ್ತಿ ಇರುತ್ತದೆ. ಈ ಹಿಂದೆ ವಿಕಲಚೇತನರ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಮಕ್ಕಳು ಯೋಗಪಟುಗಳಿಗಿಂತ ವಿಶೇಷವಾದ ಯೋಗ ಅಭ್ಯಾಸವನ್ನು ಮಾಡುತ್ತಿದ್ದುದನ್ನು ನಾವು ನೋಡಿದ್ದೇವೆ ಎಂದರು.

ಸರ್ಕಾರವು ವಿಕಲಚೇತನರಿಗೆ ವಿಶೇಷವಾದ ಸ್ಥಾನಮಾನವನ್ನು ನೀಡಿದೆ. ಪ್ರತಿಯೊಂದು ಕ್ಷೇತ್ರದಲ್ಲಿ ಕೂಡ ಮೀಸಲಾತಿಯನ್ನು ನೀಡುತ್ತಿದೆ. ಪ್ರತಿಯೊಬ್ಬ ವಿಕಲಚೇತನರಲ್ಲಿಯೂ ಕೂಡ ವಿಶಿಷ್ಟ ಮತ್ತು ವಿಭಿನ್ನ ಪ್ರತಿಭೆಗಳು ಮೂಡಿಬರುತ್ತವೆ ರಾಷ್ಟ್ರದ ಪ್ರಮುಖ ಕ್ರೀಡೆಗಳನ್ನು ಕೂಡ ವಿಶೇಷ ಚೇತನರು ಭಾಗವಹಿಸಿ ಹಿರಿಮೆ ತರುವುದನ್ನು ನಾವು ಕಾಣಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಂಧಮಕ್ಕಳಿಗೆ ಉಪಯುಕ್ತವಾಗುವ ಬ್ರೈಲ್ ಲಿಪಿ ಆಧಾರಿತ 2024 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಿ ಬಸವರಾಜು, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳಾದ ಜ್ಯೋತಿ ಕೆ.ವಿ, ಅಂಧ ಮಕ್ಕಳ ಪಾಠಶಾಲೆಯ ಪ್ರಾಚಾರ್ಯರಾದ ಸತೀಶ್, ಶ್ರೀಧರ್ ಚೇತನ್ ಮತ್ತಿತರರು ಉಪಸ್ಥಿತರಿದ್ದರು.

ಆಸೀಸ್ ವಿರುದ್ಧ ಭಾರತಕ್ಕೆ ರೋಚಕ ಜಯ

● 4-1 ಅಂತರದಲ್ಲಿ ಸರಣಿ ಕೈವಶ ● ರವಿ ಬಿಷ್ಣೋಯಿ ಸರಣಿ ಶ್ರೇಷ್ಠ



ಬೆಂಗಳೂರು, ಡಿ.3– ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ ಭಾರತ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ 6 ರನ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ಐದು ಪಂದ್ಯಗಳ ಟಿ20 ಸರಣಿಯನ್ನು 4–1 ಅಂತರದಲ್ಲಿ ಗೆದ್ದುಕೊಂಡಿತು.

ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಮೊತ್ತ 33 ರನ್ ಆಗುವಷ್ಟರಲ್ಲೇ 21ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್ ಹಾಗೂ 10 ರನ್ ಗಳಿಸಿದ್ದ ಋತುರಾಜ್ ಗಾಯಕ್ವಾಡ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಂತರ ಬಂದ ನಾಯಕ ಸೂರ್ಯಕುಮಾರ್ ಯಾದವ್ 5 ರನ್, ರಿಂಕುಸಿಂಗ್ 6 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಆಸೀಸ್ ಬೌಲರ್‌ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಶ್ರೇಯಸ್ ಅಯ್ಯರ್ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಆದರೆ 37 ಎಸೆತಗಳಲ್ಲಿ 2 ಸಿಕ್ಸ್, 5 ಬೌಂಡರಿ ಒಳಗೊಂಡ 53 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಉಳಿದಂತೆ ಜಿತೇಶ್ ಶರ್ಮಾ 24, ಅಕ್ಷರ್ ಪಟೇಲ್ 31 ರನ್ ಗಳಿಸಿ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್‌ಗಳ ಸವಾಲಿನ ಮೊತ್ತ ದಾಖಲಿಸಿತು. ಆಸ್ಟ್ರೇಲಿಯಾ ಪರ ಜೇಸನ್ ಬೆಹ್ರೆನ್‌ಡಾರ್ಫ್, ಬೆನ್ ಡ್ವಾರ್ಶಿಯಸ್ ತಲಾ 2, ನೇಥನ್ ಎಲೀಸ್, ತನ್ವೀರ್ ಸಂಗ ಹಾಗೂ ಆರೋನ್ ಹಾರ್ಡಿ ತಲಾ ಒಂದೊಂದು ವಿಕೆಟ್ ಕಬಳಿಸಿದರು.

161 ರನ್‌ಗಳ ಗೆಲುವಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾಗೆ ಟ್ರಾವಿಸ್ ಹೆಡ್ ಸ್ಫೋಟಕ ಆರಂಭ ಒದಗಿಸಿದರು. ಆದರೆ ಆರಂಭಿಕ ಆಟಗಾರ ಜೋಶ್ ಫಿಲಿಪ್ ಕೇವಲ 4 ರನ್ ಗಳಿಸಿ ಔಟಾದರು. ಬಳಿಕ 18 ಎಸೆತದಲ್ಲಿ 28 ರನ್ ಸಿಡಿಸಿದ ಟ್ರಾವಿಸ್ ಹೆಡ್ ಸಹ ವಿಕೆಟ್ ಒಪ್ಪಿಸಿದರು. ನಂತರ ಬಂದ ಆರೋನ್ ಹಾರ್ಡಿ 6 ರನ್ ಗಳಿಸಿ ಔಟಾದರೆ, ಬೆನ್ ಮೆಕ್‌ಡರ್ಮಾಟ್ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಆದರೆ 5 ಸಿಕ್ಸರ್ ಒಳಗೊಂಡ 54 ರನ್ ಗಳಿಸಿ ನಿರ್ಗಮಿಸಿದರು. ಬಳಿಕ ಬಂದ ಟಿಮ್ ಡೇವಿಡ್ 17 ರನ್ ಗಳಿಸಿ ಔಟಾದರು. ಅಂತಿಮ 24 ಎಸೆತದಲ್ಲಿ ಆಸ್ಟ್ರೇಲಿಯಾ ಗೆಲುವಿಗೆ 37 ರನ್ ಅವಶ್ಯಕತೆ ಇತ್ತು. ಈ ವೇಳೆ 16 ರನ್ ಗಳಿಸಿ ಶಾರ್ಟ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಬೆನ್ ಡ್ವಾರ್‌ಶೂಯಿಸ್ ಔಟಾದರು.

ಅಂತಿಮ 6 ಎಸೆತದಲ್ಲಿ ಆಸಿಸ್ ಗೆಲುವಿಗೆ 10 ರನ್ ಅವಶ್ಯಕತೆ ಇತ್ತು. ಈ ವೇಳೆ 22 ರನ್ ಸಿಡಿಸಿದ ಮ್ಯಾಥ್ಯೂ ವೇಡ್ ಸಹ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಭಾರತದ ಪರ ಮುಖೇಶ್ ಕುಮಾರ್ 3, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯಿ ತಲಾ 2, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು. ಪಂದ್ಯದಲ್ಲಿ ಆಲ್‌ರೌಂಡ್ ಆಟ ಪ್ರದರ್ಶಿಸಿದ ಅಕ್ಷರ್ ಪಟೇಲ್ ಪಂದ್ಯ ಪುರುಷ ಪ್ರಶಸ್ತಿ ಪಡೆದರೆ, ರವಿ ಬಿಷ್ಣೋಯಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಕಾರ್ತಿಕ ಮಾಸದ ಜಾತ್ರಾ ಮಹೋತ್ಸವ

ಮೈಸೂರು,ಡಿ.3(ಎಂಕೆ)–ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿ ಹೊಸೂರು ಗ್ರಾಮದಲ್ಲಿ ನಾಳೆ(ಡಿ.4) ಶ್ರೀ ಕಾರ್ಗಳ್ಳಿ ಬಸವೇಶ್ವರ ದೇವಸ್ಥಾನದಲ್ಲಿ 7ನೇ ವರ್ಷದ ಕಾರ್ತಿಕ ಮಾಸದ ಜಾತ್ರಾ ಮಹೋತ್ಸವ ನಡೆಯಲಿದೆ. ಬೆಳಗ್ಗೆ 5 ಗಂಟೆಗೆ ಗಣಪತಿ ಹೋಮ, 6 ಗಂಟೆಗೆ ಹೆಣ್ಣು ಮಕ್ಕಳಿಂದ ಕುಂಬ ಕಳಶ ತರುವ ಕಾರ್ಯಕ್ರಮ, ಅನ್ನ ಸಂತರ್ಪಣೆ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ.

ಎರಡು ದಿನದಿಂದ ಸುಳಿವು ನೀಡದ ಹುಲಿ: ತಲೆಕೆಡಿಸಿಕೊಂಡ ಅರಣ್ಯ ಇಲಾಖೆ

●ಯಾಚಗಳ್ಳಿ, ಚಿಕ್ಕನಹಳ್ಳಿ, ದೂರದಲ್ಲಿ ಹುಲಿ ಕಂಡಿರುವುದಾಗಿ ಮಾಹಿತಿ ●ಕೂಂಬಿಂಗ್ ಕಾರ್ಯಾಚರಣೆ ವೇಳೆ ಸಿಗದ ಹುಲಿ ಹೆಜ್ಜೆ ●ಚಿಕ್ಕನಹಳ್ಳಿ ಮೀಸಲು ಅರಣ್ಯದಂಚಿಗೆ ಕೂಂಬಿಂಗ್ ಕಾರ್ಯಾಚರಣೆ ವಿಸ್ತರಣೆ ●ಮೈಸೂರಿನತ್ತ ಹುಲಿ ಸಾಮ್ರಾಜ್ಯ ವಿಸ್ತರಣೆಯ ಶಂಕೆ



ಮೈಸೂರು, ಡಿ.3(ಎಂಟಿವೈ)– ಮೈಸೂರು ತಾಲೂಕಿನ ಚಿಕ್ಕಕಾನ್ಯ, ದೊಡ್ಡಕಾನ್ಯ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಹುಲಿ ಕಳೆದ ಎರಡು ದಿನದಿಂದ ಕಣ್ಮರೆಯಾಗಿದ್ದು, ಮೂಲ ಸ್ಥಳ ಚಿಕ್ಕನಹಳ್ಳಿ ಮೀಸಲು ಅರಣ್ಯದತ್ತ ವಲಸೆ ಹೋಗಿರುವ ಶಂಕೆ ವ್ಯಕ್ತವಾಗಿದೆ.

ದೊಡ್ಡಕಾನ್ಯ ಬಳಿ ಜಾನುವಾರು ಕೊಂದಿದ್ದ ಸ್ಥಳದಲ್ಲಿ ಡಿ.1ರಂದು ರಾತ್ರಿ 8.20ರಲ್ಲಿ ಬಂದಿದ್ದ ಹುಲಿ ಚಿತ್ರ ಕ್ಯಾಮರಾ ಟ್ರ್ಯಾಪ್‌ನಲ್ಲಿ ಸೆರೆಯಾಗಿದ್ದನ್ನು ಹೊರತುಪಡಿಸಿದರೆ, ಕಳೆದ ಎರಡು ದಿನದಿಂದ ಅರಣ್ಯ ಇಲಾಖೆ ವಿವಿಧೆಡೆ ಅಳವಡಿಸಿರುವ ಕ್ಯಾಮರಾ ಟ್ರ್ಯಾಪ್‌ನಲ್ಲಿಯೂ ಹುಲಿ ದೃಶ್ಯ ಸೆರೆಯಾಗಿಲ್ಲ. ಆದರೆ ವಿವಿಧೆಡೆ ಹುಲಿ ನೋಡಿರುವುದಾಗಿ ಕೆಲವರು ಹೇಳುತ್ತಿದ್ದರೂ, ಹುಲಿ ಪ್ರತ್ಯಕ್ಷಗೊಂಡಿತ್ತು ಎನ್ನಲಾದ ಸ್ಥಳದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿಲ್ಲ.

ಹುಲಿ ಸೆರೆಗೆ ಅರಣ್ಯ ಇಲಾಖೆ ವ್ಯಾಪಕ ಕಾರ್ಯಾಚರಣೆ ಮುಂದುವರೆಸಿದ್ದರೂ ಹುಲಿ ಮಾತ್ರ ಚಳ್ಳೆಹಣ್ಣು ತಿನ್ನಿಸುತ್ತಲೇ ಕಣ್ಮರೆಯಾಗುತ್ತಿದೆ. ಇದರಿಂದ ಸ್ಥಳೀಯ ಗ್ರಾಮಸ್ಥರು ಹೊಲ, ಗದ್ದೆಯತ್ತ ತೆರಳಲು ಭಯ ಪಡುವಂತಾಗಿದೆ.

ಹುಲಿಯದ್ದೇ ಮಾತು: ದೊಡ್ಡಕಾನ್ಯ, ಚಿಕ್ಕಕಾನ್ಯ, ಬ್ಯಾತಹಳ್ಳಿ, ಸಿಂಧುವಳ್ಳಿ ಭಾಗದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿರುವ ವಿವಿಧೆಡೆ ಹುಲಿ ನೋಡಿರುವುದಾಗಿ ಕೆಲವರು ಮಾಹಿತಿ ನೀಡಿದ್ದಾರೆ. ದೊಡ್ಡಕಾನ್ಯ ಬಳಿ ಓಡಾಡುತ್ತಿದ್ದ ಹುಲಿ ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆಯಿಂದಾಗಿ ಚಿಕ್ಕನಹಳ್ಳಿ ಮೀಸಲು ಅರಣ್ಯ ಪ್ರದೇಶಕ್ಕೆ ವಾಪಸ್ಸಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಪೂರಕವಾಗಿ ಚಿಕ್ಕನಹಳ್ಳಿ ಬಳಿ ಜಮೀನೊಂದರ ಬಳಿ ಹುಲಿ ನೋಡಿರುವುದಾಗಿ ಕೆಲವರು ಮಾಹಿತಿ ನೀಡಿದ್ದಾರೆ.

ಅಲ್ಲದೆ, ಕಳೆದ ರಾತ್ರಿ ಯಾಚಗಳ್ಳಿ ಬಳಿ ಶಿಕ್ಷಕಿಯೊಬ್ಬರು ಕಾರಿನಲ್ಲಿ ಹೋಗುವಾಗ ಹುಲಿ ರಸ್ತೆ ದಾಟುತ್ತಿರುವುದಾಗಿ ಹೇಳಿದ್ದಾರೆ ಎಂದು ಕೆಲವರು ಮಾಹಿತಿ ನೀಡಿದ್ದಾರೆ. ಅಲ್ಲದೆ, ತಾಲೂಕಿನ ದೂರ ಗ್ರಾಮದ ಬಳಿ ಎರಡು ಹುಲಿ ನೋಡಿದ್ದಾಗಿ ಕೆಲವು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆಗೆ ತೆರಳಿದ್ದ ಅರಣ್ಯ ಸಿಬ್ಬಂದಿಗಳಿಗೂ ಅಸ್ಪಷ್ಟ ಹೆಜ್ಜೆ ಗುರುತು ಪತ್ತೆಯಾಗಿತ್ತು. ಆರಂಭದಲ್ಲಿ ಹುಲಿ ಹೆಜ್ಜೆ ಇರಬೇಕೆಂದು ಭಾವಿಸಲಾಗಿತ್ತು. ಹೆಜ್ಜೆ ಜಾಡು ಹಿಡಿದು ಪರಿಶೀಲಿಸಿದಾಗ ಅದು ಚಿರತೆಯ ಹೆಜ್ಜೆ ಎಂದು ದೃಢಪಟ್ಟಿತ್ತು. ಇದರಿಂದ ದೂರ ಗ್ರಾಮದಲ್ಲಿ ಸಂಚರಿಸಿರುವುದು ಹುಲಿಯಲ್ಲ, ಅದು ಚಿರತೆ ಎಂದು ಸ್ಪಷ್ಟವಾಗಿದೆ.

ಕಾರ್ಯಾಚರಣೆ ವಿಸ್ತರಣೆ: ಚಿಕ್ಕನಹಳ್ಳಿ ಮೀಸಲು ಅರಣ್ಯದಂಚಿನಲ್ಲಿ ಹುಲಿ ಸಂಚರಿಸಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಭಾನುವಾರದಿಂದ ಚಿಕ್ಕನಹಳ್ಳಿ ಮೀಸಲು ಪ್ರದೇಶದ ಅಂಚಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ. ಇದುವರೆಗೆ ದೊಡ್ಡಕಾನ್ಯ, ಚಿಕ್ಕಕಾನ್ಯ, ಬ್ಯಾತಹಳ್ಳಿ, ಸಿಂಧುವಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಸಿಬ್ಬಂದಿಗಳು ಇಂದಿನಿಂದ ಕಾರ್ಯಾಚರಣೆಯನ್ನು ಚಿಕ್ಕನಹಳ್ಳಿಯತ್ತ ವಿಸ್ತರಿಸಿದ್ದಾರೆ. ಕಬ್ಬಿನ ಗದ್ದೆ ಸೇರಿದಂತೆ ವಿವಿಧೆಡೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದಾರೆ. ಅಲ್ಲದೆ, ವಿವಿಧೆಡೆ ಕ್ಯಾಮರಾ ಟ್ರ್ಯಾಪ್ ಅಳವಡಿಸಿ, ಕಾರ್ಯಾಚರಣೆಗೆ ಜಿಎಸ್ಎಂ, ನೆಟ್ವರ್ಕ್ ಕ್ಯಾಮರಾ, ಐಆರ್ ಕ್ಯಾಮರಾ ಬಳಸಿಕೊಳ್ಳಲಾಗಿದೆ. ಸಿಎಫ್ ಡಾ.ಮಾಲತಿ ಪ್ರಿಯಾ, ಡಿಸಿಎಫ್ ಡಾ.ಕೆ.ಎನ್.ಬಸವರಾಜ್, ಎಸಿಎಫ್ ಎನ್.ಲಕ್ಷ್ಮೀಕಾಂತ, ಆರ್‌ಎಫ್‌ಓ ಸುರೇಂದ್ರ ಹಾಗೂ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಮೈಸೂರಿನತ್ತ ಹುಲಿ ಸಾಮ್ರಾಜ್ಯ ವಿಸ್ತರಣೆಯಾಗುತ್ತಿದೆಯೇ?

ಸಾಂಸ್ಕೃತಿಕ ನಗರಿ ಮೈಸೂರಿನತ್ತ ಹುಲಿ ಸಾಮ್ರಾಜ್ಯ ವಿಸ್ತರಣೆಯಾಗುತ್ತಿರುವ ಶಂಕೆ ಮೂಡಿದ್ದು, ಇದಕ್ಕೆ ಪೂರಕವಾಗಿ ದೊಡ್ಡಕಾನ್ಯ, ಚಿಕ್ಕಕಾನ್ಯ ಬಳಿ ಹುಲಿ ಓಡಾಡಿರುವುದೇ ಸಾಕ್ಷಿಯಾಗಿದೆ. ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಸುಧಾರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಹೊಸ ಹುಲಿಗಳು ಸರಹದ್ದು ಸ್ಥಾಪಿಸಿಕೊಳ್ಳಲು ವಲಸೆ ಹೋಗುತ್ತಿರುವ ಅನುಮಾನ ಮೂಡಿದೆ. ಕಳೆದ ಹುಲಿ ಸಮೀಕ್ಷೆ ವೇಳೆ ನಾಗರಹೊಳೆ, ಬಂಡೀಪುರ ಹೊರತುಪಡಿಸಿ, ಮೈಸೂರು ವ್ಯಾಪ್ತಿಯಲ್ಲಿ 5 ಹುಲಿಗಳಿರುವ ಮಾಹಿತಿ ಲಭ್ಯವಾಗಿತ್ತು. ಸರಗೂರು, ಚಿಕ್ಕಮ್ಮಚಿಕ್ಕದೇವಿ ಬೆಟ್ಟದ ಭಾಗದ ಅರಣ್ಯದಲ್ಲೂ ಹುಲಿ ಸಂತತಿ ವಿಸ್ತರಿಸುತ್ತಿತ್ತು. ಇದೀಗ ಚಿಕ್ಕನಹಳ್ಳಿ ಮೀಸಲು ಅರಣ್ಯದಲ್ಲೂ ಹುಲಿ ಇರುವಿಕೆ ಶಂಕೆ ವ್ಯಕ್ತವಾಗಿದ್ದು, ತಿಂಗಳ ಹಿಂದೆ ಎರಡು ಮರಿಯೊಂದಿಗೆ ಹುಲಿ ನೋಡಿರುವುದಾಗಿ ತಿಳಿಸಿದ್ದರು. ಆ ನಂತರ ಕಡಕೊಳ, ದೊಡ್ಡಕಾನ್ಯ, ಚಿಕ್ಕಕಾನ್ಯ ಬಳಿ ಹುಲಿ ಪ್ರತ್ಯಕ್ಷವಾಗಿದ್ದರೂ ಯಾರೂ ನಂಬಿರಲಿಲ್ಲ. ಅರಣ್ಯ ಇಲಾಖೆಯ ಮೂಲವೊಂದರ ಪ್ರಕಾರ ಮೈಸೂರು ವಿಭಾಗದ ವ್ಯಾಪ್ತಿಯಲ್ಲಿ 9 ಹುಲಿಗಳಿರುವುದಾಗಿ ತಿಳಿದು ಬಂದಿದೆ. ಇದರಿಂದ ಹುಲಿ ಸಾಮ್ರಾಜ್ಯ ವಿಸ್ತಾರಗೊಳ್ಳುತ್ತಾ ಸಾಗುತ್ತಿರುವುದು ದೃಢಪಟ್ಟಿದೆ.

ಮೈಸೂರು ಮಿತ್ರ ಓದುಗರ ಗಮನಕ್ಕೆ

ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.

-ಜಾಹೀರಾತು ವ್ಯವಸ್ಥಾಪಕರು

AFFIDAVIT

I, MADHUSUDHANA S residing at #42/1, Sri Lakshmi Venkateshwara Nilaya, Virgo Nagar Post Office, Avalahalli, Bangaluru Rural 560049, Karnataka, have changed/corrected my dependents Address as mentioned above and Names as mentioned below. Needs to be updated same in passport as well.

1. Spouse: Only Address change same as mentioned above.
2. 1st Daughter: BANDHAVI MADHUSUDHANA Mother Name correction from "HIMABINDU" to "HIMABHINDU"
3. 2nd Daughter: BRUNDHA MADHUSUDHANA Father Name correction from "MADHUSUDHAN" to "MADHUSUDHANA" Mother Name correction from "HIMABINDHU" to "HIMABHINDU"

Sd/- S.Madhusudana